



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ಬಿಬಿಎಸ್ ರಾಜ್ಯ ಪತ್ರಿಕೆ

ಭಾಗ - ೩ Part - III	ಬೆಂಗಳೂರು, ಬುಧವಾರ, ೦೮, ನವೆಂಬರ್, ೨೦೨೩(ಕಾರ್ತಿಕ, ೧೭, ಶಕವರ್ಷ, ೧೯೪೫) BENGALURU, WEDNESDAY, 08, NOVEMBER, 2023(KARTHIKA, 17, SHAKAVARSHA, 1945)	ನಂ.೫೨೮ No. 528
-----------------------	---	-------------------

ನೋಂದಣಿ ಮತ್ತು ಮುದ್ರಾಂಕ ಇಲಾಖೆ

ತಿದ್ದುಪಡಿ ಅಧಿಸೂಚನೆ

ಸಂಖ್ಯೆ : ನೋ.ಮು/ಸಿವಿಸಿ -99/2023-24, ಬೆಂಗಳೂರು, ದಿನಾಂಕ: 08-11-2023

ವಿಷಯ: 2023-24ನೇ ಸಾಲಿನ ಬೆಂಗಳೂರು ನಗರ ಜಿಲ್ಲೆಯ ಬಸವನಗುಡಿ ಜಿಲ್ಲಾನೋಂದಣಿ ಕಛೇರಿ ವ್ಯಾಪ್ತಿಯ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯಗಳ ಮಾರ್ಗಸೂಚಿ ದರಪಟ್ಟಿ (ತಿದ್ದುಪಡಿ) ಕುರಿತು.

ಉಲ್ಲೇಖ: 1) ಅಧಿಸೂಚನೆ ಸಂಖ್ಯೆ: ನೋಡಿಮು ಸಿವಿಸಿ/99/2023-24, ಬೆಂಗಳೂರು, ದಿನಾಂಕ: 27.09.2023

2) ದಿನಾಂಕ: 31.10.2023 ರಂದು ನಡೆದ ಸಿವಿಸಿ ಸಭೆ ನಡಾವಳಿಗಳು.

ಬೆಂಗಳೂರು ನಗರ ಜಿಲ್ಲೆಯ ಬಸವನಗುಡಿ ಜಿಲ್ಲಾನೋಂದಣಿ ಕಛೇರಿ ವ್ಯಾಪ್ತಿಯ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯ ಮಾರ್ಗಸೂಚಿ ದರಗಳನ್ನು ಪರಿಷ್ಕರಿಸಿ ಹೊರಡಿಸಿದ ಉಲ್ಲೇಖ (1) ರ ಅಧಿಸೂಚನೆಯನ್ನು ದಿನಾಂಕ 01-10-2023 ರಿಂದ ಜಾರಿಗೆ ಬರುವಂತೆ ಕರ್ನಾಟಕ ರಾಜ್ಯಪತ್ರಿಕೆಯಲ್ಲಿ ಭಾಗ-III, ಸಂಖ್ಯೆ-437 ನ್ನು ದಿನಾಂಕ: 30.09.2023 ರಂದು ಪ್ರಕಟಿಸಲಾಗಿತ್ತು. ಸದರಿ ಅಧಿಸೂಚನೆಗೆ ಈ ಕೆಳಕಂಡ ತಿದ್ದುಪಡಿ ಮಾಡಲಾಗಿದೆ.

2023-24ನೇ ಸಾಲಿಗೆ ಬಸವನಗುಡಿ ಜಿಲ್ಲಾನೋಂದಣಿ ಕಛೇರಿ ವ್ಯಾಪ್ತಿಯ ಸ್ಥಿರಾಸ್ತಿಗಳ ನೋಂದಣಿಗಾಗಿ ಮಾರುಕಟ್ಟೆ ಮೌಲ್ಯ ಮಾರ್ಗಸೂಚಿ ದರಪಟ್ಟಿಯ ಅಧಿಸೂಚನೆಯನ್ನು ದಿನಾಂಕ 01-10-2023 ರಿಂದ ಜಾರಿಗೆ ಬರುವಂತೆ ದಿನಾಂಕ: 30.09.2023 ರಂದು ಅಧಿಕೃತವಾಗಿ ಪ್ರಕಟವಾದ ಕರ್ನಾಟಕ ರಾಜ್ಯ ಪತ್ರಿಕೆಯ ಭಾಗ-III, ಸಂಖ್ಯೆ-437ಕ್ಕೆ ಸ್ಥಿರಾಸ್ತಿಗಳ ತಿದ್ದುಪಡಿ ಮಾರ್ಗಸೂಚಿ ದರಗಳನ್ನು ಸಾರ್ವಜನಿಕರ ಅವಗಾಹನೆಗಾಗಿ ಪ್ರಕಟಿಸಲಾಗಿದೆ. ಯಾವುದೇ ಆಕ್ಷೇಪಣೆಗಳಿದ್ದಲ್ಲಿ, ಸಾರ್ವಜನಿಕರು ಖುದ್ದಾಗಿ ಅಥವಾ ಲಿಖಿತ ಮೂಲಕ cvcobjection@karnataka.gov.in ವಿಳಾಸಕ್ಕೆ ಇ-ಮೇಲ್ ಮೂಲಕ ಕಾರಣ ಸಹಿತ ದಾಖಲೆಗಳೊಂದಿಗೆ ಪ್ರಕಟಣೆಗೊಂಡ 15 ದಿನಗಳ ಒಳಗಾಗಿ ಸಲ್ಲಿಸಬಹುದಾಗಿರುತ್ತದೆ.

ಈ ಕೆಳಕಂಡ ಉಪ ನೋಂದಣಿ ಕಛೇರಿಗಳ ವ್ಯಾಪ್ತಿಯಲ್ಲಿ ಬರುವ ಸ್ಥಿರಾಸ್ತಿಗಳ ಅಂದಾಜು ಸರಾಸರಿ ಮಾರುಕಟ್ಟೆ ಮೌಲ್ಯ ಮಾರ್ಗಸೂಚಿ ಹಾಗೂ ಕಟ್ಟಡಗಳಿಗೆ ಅನ್ವಯಿಸುವಂತೆ ದರಗಳನ್ನು ಅನುಬಂಧ 1 ಮತ್ತು 2 ರಲ್ಲಿ ಪ್ರಕಟಿಸಲಾಗಿದೆ.

ಕ್ರ.ಸಂ	ಉಪನೋಂದಣಿ ಕಛೇರಿಯ ಹೆಸರು	ಪುಟ ಸಂಖ್ಯೆ
1	ಬನಶಂಕರಿ ಉಪ ನೋಂದಣಿ ಕಛೇರಿ	12-20
2	ಅತ್ತಿಬೆಲೆ ಉಪ ನೋಂದಣಿ ಕಛೇರಿ	21
3	ಜಿಗಣಿ ಉಪ ನೋಂದಣಿ ಕಛೇರಿ	22

ಅಧ್ಯಕ್ಷರು, ಕೇಂದ್ರ ಮೌಲ್ಯ ಮಾಪನ ಸಮಿತಿ, ಬೆಂಗಳೂರು ಇವರ ಆದೇಶದ ಮೇರೆಗೆ,

ಶ್ರೀಮತಿ ಸವಿತಾ ಲಕ್ಷ್ಮಿ ಪಿ ಬೆಳಗಲಿ
ಸದಸ್ಯ ಕಾರ್ಯದರ್ಶಿ
ಕೇಂದ್ರ ಮೌಲ್ಯ ಮಾಪನ ಸಮಿತಿ, ಬೆಂಗಳೂರು.

ಅನುಬಂಧ-1

1. ಮೌಲ್ಯ ಮಾಪನಕ್ಕೆ ಸಂಬಂಧಿಸಿದಂತೆ ಅನ್ವಯಿಸುವ ವಿಶೇಷ ಸೂಚನೆಗಳು:

1. ಅ. ಕೆಳಕಂಡ ಕೃಷಿ ಜಮೀನು ಅಥವಾ ಭೂಪರಿವರ್ತನೆಯಾದ ಅಭಿವೃದ್ಧಿಹೊಂದಿದ ಸ್ವತ್ತನ್ನು ಪರಭಾರೆ ಮಾಡಿದಾಗ ಕೆಳಕಂಡಂತೆ ದರಗಳನ್ನು ಅಳವಡಿಸುವುದು, ಪಟ್ಟಣ ಪಂಚಾಯತ್/ಪುರಸಭೆ/ನಗರಸಭೆ/ಮಹಾನಗರ ಪಾಲಿಕೆ ವ್ಯಾಪ್ತಿಯ “ಒಳಗೆ ಬರುವ ಸ್ಥಿರಾಸ್ತಿಗಳು ಹಾಗೂ ಹೊರಗೆ ಬರುವ ಸ್ಥಿರಾಸ್ತಿಗಳಿಗೆ” ಸಂಬಂಧಿಸಿದಂತೆ.

(i)	5 ಗುಂಟೆ ವಿಸ್ತೀರ್ಣದ ವರೆಗಿನ ಜಮೀನಿಗೆ (5 ಗುಂಟೆ ಸೇರಿದಂತೆ)	ಸಂಬಂಧಿಸಿದ ಆಯಾ ಪ್ರದೇಶದ ನಿವೇಶನ ದರ ಅಥವಾ ಆಯಾ ಕೃಷಿ ಜಮೀನಿನ ತರಹದ ದರ (ಪ್ರತಿ ಎಕರೆ ದರಗಳನ್ನು ಪ್ರತಿ ಚದರ ಮೀಟರ್‌ಗೆ ಪರಿವರ್ತಿಸಿದಾಗ ಬರುವ ದರ), ಯಾವುದು ಹೆಚ್ಚು ಅದನ್ನು ಅಳವಡಿಸತಕ್ಕದ್ದು.
-----	--	---

ನಿವೇಶನದರ = ಯಾವ ಉದ್ದೇಶಕ್ಕೆ ಭೂಪರಿವರ್ತನೆ ಆಗಿರುತ್ತದೆಯೋ ಆ ಉದ್ದೇಶದ (ಅಂದರೆ ವಸತಿ, ಕೈಗಾರಿಕೆ ಮತ್ತು ವಾಣಿಜ್ಯೋಪಯೋಗಿ/ವಸತಿಯೇತರ ಉದ್ದೇಶಗಳು) ಸ್ವತ್ತು/ಜಮೀನುಗಳಿಗೆ ಆಯಾ ಪ್ರದೇಶದ ನಿವೇಶನ ದರವನ್ನು (ವಸತಿಯೇತರ/ವಾಣಿಜ್ಯೋಪಯೋಗಿ/ಸ್ವತ್ತಿನ ದರದೊಂದಿಗೆ) ಅಳವಡಿಸಿಕೊಳ್ಳತಕ್ಕದ್ದು.

ಸಿವಿಸಿ ನಿಯಮಗಳು, 2003 ರ ನಿಯಮ 6(2)(a) ರನ್ವಯ ಈ ಕೆಳಕಂಡಂತೆ ದರ ನಿಗದಿಪಡಿಸಿದೆ:
ಪಟ್ಟಣ ಪಂಚಾಯ್ತಿ/ಪುರಸಭೆ/ನಗರಸಭೆ/ ಮಹಾನಗರ ಪಾಲಿಕೆ ವ್ಯಾಪ್ತಿಯ “ಒಳಗೆ ಬರುವ ಸ್ಥಿರಾಸ್ತಿಗಳಿಗೆ” ಸಂಬಂಧಿಸಿದಂತೆ:

ಅ. ಕೆಳಕಂಡ ಭೂಪರಿವರ್ತನೆಯಾದ ಪೂರ್ಣ ವಿಸ್ತೀರ್ಣದ (ಸರ್ವೆ ನಂಬರಿನ ಸಂಪೂರ್ಣ ವಿಸ್ತೀರ್ಣದಂತೆ ಹಾಗೂ ಭಾಗಶಃ ಇಲ್ಲದಂತೆ) ಅಭಿವೃದ್ಧಿ ಹೊಂದಿದ ಸ್ವತ್ತನ್ನು ಪರಭಾರೆ ಮಾಡಿದಾಗ ಕೆಳಕಂಡಂತೆ ದರಗಳನ್ನು ಅಳವಡಿಸುವುದು.

(ii)	5 ಗುಂಟೆಯಿಂದ ಮೇಲ್ಪಟ್ಟು 7.5 ಗುಂಟೆಯವರೆಗಿನ ವಿಸ್ತೀರ್ಣದ ಜಮೀನಿಗೆ (7.5 ಗುಂಟೆ ಸೇರಿದಂತೆ)	ಸಂಬಂಧಿಸಿದ ಆಯಾ ಪ್ರದೇಶದ ನಿವೇಶನ ದರದ 70% ರಷ್ಟು ಅಥವಾ ಆಯಾ ಕೃಷಿ ಜಮೀನಿನ ತರಹದ ದರ (ಪ್ರತಿ ಎಕರೆ ದರಗಳನ್ನು ಪ್ರತಿ ಚದರ ಮೀಟರ್‌ಗೆ ಪರಿವರ್ತಿಸಿದಾಗ ಬರುವ ದರ), ಯಾವುದು ಹೆಚ್ಚು ಅದನ್ನು ಅಳವಡಿಸತಕ್ಕದ್ದು.								
(iii)	7.5 ಗುಂಟೆಯಿಂದ ಮೇಲ್ಪಟ್ಟು 10 ಗುಂಟೆಯವರೆಗಿನ ವಿಸ್ತೀರ್ಣದ ಜಮೀನಿಗೆ (10 ಗುಂಟೆ ಸೇರಿದಂತೆ)	ಸಂಬಂಧಿಸಿದ ಆಯಾ ಪ್ರದೇಶದ ನಿವೇಶನ ದರದ 65% ರಷ್ಟು ಅಥವಾ ಆಯಾ ಕೃಷಿ ಜಮೀನಿನ ತರಹದ ದರ (ಪ್ರತಿ ಎಕರೆ ದರಗಳನ್ನು ಪ್ರತಿ ಚದರ ಮೀಟರ್‌ಗೆ ಪರಿವರ್ತಿಸಿದಾಗ ಬರುವ ದರ), ಯಾವುದು ಹೆಚ್ಚು ಅದನ್ನು ಅಳವಡಿಸತಕ್ಕದ್ದು.								
(iv)	10 ಗುಂಟೆಯಿಂದ ಮೇಲ್ಪಟ್ಟು 20 ಗುಂಟೆಯವರೆಗಿನ ವಿಸ್ತೀರ್ಣದ ಜಮೀನಿಗೆ (20 ಗುಂಟೆ ಸೇರಿದಂತೆ)	ಆಯಾ ಪ್ರದೇಶದ ನಿವೇಶನದ ದರದ 60% ರಷ್ಟು ಅಥವಾ ಆಯಾ ಕೃಷಿ ಜಮೀನಿನ ತರಹದ ದರ (ಪ್ರತಿ ಎಕರೆ ದರಗಳನ್ನು ಪ್ರತಿ ಚದರ ಮೀಟರ್‌ಗೆ ಪರಿವರ್ತಿಸಿದಾಗ ಬರುವ ದರ), ಯಾವುದು ಹೆಚ್ಚು ಅದನ್ನು ಅಳವಡಿಸತಕ್ಕದ್ದು.								
(v)	20 ಗುಂಟೆಯಿಂದ ಮೇಲ್ಪಟ್ಟು 40 ಗುಂಟೆಯವರೆಗಿನ (1 ಎಕರೆ) ವಿಸ್ತೀರ್ಣದ ಜಮೀನಿಗೆ (40 ಗುಂಟೆ ಸೇರಿದಂತೆ)	ಆಯಾ ಪ್ರದೇಶದ ನಿವೇಶನದ ದರದ 55% ರಷ್ಟು ಅಥವಾ ಆಯಾ ಕೃಷಿ ಜಮೀನಿನ ತರಹದ ದರ (ಪ್ರತಿ ಎಕರೆ ದರಗಳನ್ನು ಪ್ರತಿ ಚದರ ಮೀಟರ್‌ಗೆ ಪರಿವರ್ತಿಸಿದಾಗ ಬರುವ ದರ), ಯಾವುದು ಹೆಚ್ಚು ಅದನ್ನು ಅಳವಡಿಸತಕ್ಕದ್ದು.								
(vi)	1 ಎಕರೆ ಮೇಲ್ಪಟ್ಟು ವಿಸ್ತೀರ್ಣದ ಜಮೀನಿಗೆ	<table><tr><td colspan="2">ಆಯಾ ಕೃಷಿ ಜಮೀನಿನ ಈ ಕೆಳಗಿನ ತರಹದ ದರ</td></tr><tr><td>ಕೈಗಾರಿಕೋಪಯೋಗಿ</td><td>55% (ಮೂಲ ಕೃಷಿ ಜಮೀನಿನ ದರಕ್ಕೆ ಹೆಚ್ಚಿನ ದರ).</td></tr><tr><td>ವಾಸೋಪಯೋಗಿ</td><td>65% (ಮೂಲ ಕೃಷಿ ಜಮೀನಿನ ದರಕ್ಕೆ ಹೆಚ್ಚಿನ ದರ).</td></tr><tr><td>ವಾಣಿಜ್ಯೋಪಯೋಗಿ / ವಸತಿಯೇತರ</td><td>80% (ಮೂಲ ಕೃಷಿ ಜಮೀನಿನ ದರಕ್ಕೆ ಹೆಚ್ಚಿನ ದರ)</td></tr></table>	ಆಯಾ ಕೃಷಿ ಜಮೀನಿನ ಈ ಕೆಳಗಿನ ತರಹದ ದರ		ಕೈಗಾರಿಕೋಪಯೋಗಿ	55% (ಮೂಲ ಕೃಷಿ ಜಮೀನಿನ ದರಕ್ಕೆ ಹೆಚ್ಚಿನ ದರ).	ವಾಸೋಪಯೋಗಿ	65% (ಮೂಲ ಕೃಷಿ ಜಮೀನಿನ ದರಕ್ಕೆ ಹೆಚ್ಚಿನ ದರ).	ವಾಣಿಜ್ಯೋಪಯೋಗಿ / ವಸತಿಯೇತರ	80% (ಮೂಲ ಕೃಷಿ ಜಮೀನಿನ ದರಕ್ಕೆ ಹೆಚ್ಚಿನ ದರ)
ಆಯಾ ಕೃಷಿ ಜಮೀನಿನ ಈ ಕೆಳಗಿನ ತರಹದ ದರ										
ಕೈಗಾರಿಕೋಪಯೋಗಿ	55% (ಮೂಲ ಕೃಷಿ ಜಮೀನಿನ ದರಕ್ಕೆ ಹೆಚ್ಚಿನ ದರ).									
ವಾಸೋಪಯೋಗಿ	65% (ಮೂಲ ಕೃಷಿ ಜಮೀನಿನ ದರಕ್ಕೆ ಹೆಚ್ಚಿನ ದರ).									
ವಾಣಿಜ್ಯೋಪಯೋಗಿ / ವಸತಿಯೇತರ	80% (ಮೂಲ ಕೃಷಿ ಜಮೀನಿನ ದರಕ್ಕೆ ಹೆಚ್ಚಿನ ದರ)									

ನಿವೇಶನ ದರ = ಯಾವ ಉದ್ದೇಶಕ್ಕೆ ಭೂಪರಿವರ್ತನೆ ಆಗಿರುತ್ತದೆಯೋ ಆ ಉದ್ದೇಶದ (ಅಂದರೆ ವಸತಿ, ಕೈಗಾರಿಕೆ ಮತ್ತು ವಾಣಿಜ್ಯೋಪಯೋಗಿ/ ವಸತಿಯೇತರ ಉದ್ದೇಶಗಳು) ಸ್ವತ್ತು/ಜಮೀನುಗಳಿಗೆ ಆಯಾ ಪ್ರದೇಶದ ನಿವೇಶನ ದರವನ್ನು (ವಸತಿಯೇತರ/ವಾಣಿಜ್ಯೋಪಯೋಗಿ/ಸ್ವತ್ತಿನ ದರದೊಂದಿಗೆ) ಅಳವಡಿಸಿಕೊಳ್ಳತಕ್ಕದ್ದು.

2. ಪಟ್ಟಣ ಪಂಚಾಯ್ತಿ/ಪುರಸಭೆ/ನಗರಸಭೆ/ಮಹಾನಗರ ಪಾಲಿಕೆ ವ್ಯಾಪ್ತಿಯ "ಹೊರಗೆ ಬರುವ ಸ್ಥಿರಾಸ್ತಿಗಳಿಗೆ" ಸಂಬಂಧಿಸಿದಂತೆ: ಕೆಳಕಂಡ ಉದ್ದೇಶಕ್ಕಾಗಿ ಭೂಪರಿವರ್ತನೆಯಾದ ಪೂರ್ಣ ವಿಸ್ತೀರ್ಣದ (ಸರ್ವೆ ನಂಬರಿನ ಸಂಪೂರ್ಣ ವಿಸ್ತೀರ್ಣದಂತೆ ಹಾಗೂ ಭಾಗಶಃ ಇಲ್ಲದಂತೆ) ಅಭಿವೃದ್ಧಿ ಹೊಂದದ ಸ್ವತ್ತನ್ನು ಪರಿಭಾರೆ ಮಾಡಿದಾಗ ಕೆಳಕಂಡಂತೆ ದರಗಳನ್ನು ಅಳವಡಿಸುವುದು.

(i)	5 ಗುಂಟೆ ಮೇಲ್ಪಟ್ಟು 10 ಗುಂಟೆವರೆಗಿನ ಜಮೀನುಗಳಿಗೆ ಸಂಬಂಧಿಸಿದ ಆಯಾ ಪ್ರದೇಶದ ನಿವೇಶನ ದರದ 55% ರಷ್ಟು ಅಥವಾ ಆಯಾ ಕೃಷಿ ಜಮೀನಿನ ತರಹದ ದರ (ಪ್ರತಿ ಎಕರೆ ದರಗಳನ್ನು ಪ್ರತಿ ಚದರ ಮೀಟರ್‌ಗೆ ಪರಿವರ್ತಿಸಿದಾಗ ಬರುವ ದರ), ಯಾವುದು ಹೆಚ್ಚು ಅದನ್ನು ಅಳವಡಿಸತಕ್ಕದ್ದು.	
(ii)	ಕೈಗಾರಿಕೋಪಯೋಗಿ (10 ಗುಂಟೆಗೂ ಹೆಚ್ಚಿನ ವಿಸ್ತೀರ್ಣದ ಜಮೀನುಗಳಿಗೆ)	55 % (ಮೂಲ ಕೃಷಿ ಜಮೀನಿನ ದರಕ್ಕೆ ಹೆಚ್ಚಿನ ದರ)
(iii)	ವಾಸೋಪಯೋಗಿ (10 ಗುಂಟೆಗೂ ಹೆಚ್ಚಿನ ವಿಸ್ತೀರ್ಣದ ಜಮೀನುಗಳಿಗೆ)	65 % (ಮೂಲ ಕೃಷಿ ಜಮೀನಿನ ದರಕ್ಕೆ ಹೆಚ್ಚಿನ ದರ)
(iv)	ವಾಣಿಜ್ಯೋಪಯೋಗಿ/ ವಸತಿಯೇತರ (10 ಗುಂಟೆಗೂ ಹೆಚ್ಚಿನ ವಿಸ್ತೀರ್ಣದ ಜಮೀನುಗಳಿಗೆ)	80 % (ಮೂಲ ಕೃಷಿ ಜಮೀನಿನ ದರಕ್ಕೆ ಹೆಚ್ಚಿನ ದರ)

- **ಅಭಿವೃದ್ಧಿ ಹೊಂದದ ಸ್ವತ್ತುಗಳು ಅಂದರೆ:** ಭೂಪರಿವರ್ತನೆಯಾದ ನಂತರ ಸಕ್ಷಮ ಪ್ರಾಧಿಕಾರದಿಂದ ಸ್ವತ್ತಿನ ವಿನ್ಯಾಸ ನಕ್ಷೆಗೆ ಅನುಮೋದನೆ ಪಡೆಯದೆ ಸ್ವತ್ತಿನ ಒಳಗೆ ಮೂಲಭೂತ ಸೌಕರ್ಯಗಳಾದ ಒಳಚರಂಡಿ ವ್ಯವಸ್ಥೆ, ಬಡಾವಣೆಯಲ್ಲಿನ ಸರ್ವೆ ವೃತ್ತ / ಆಂತರಿಕ ರಸ್ತೆಗಳು ಇತ್ಯಾದಿ.... ಅಭಿವೃದ್ಧಿಪಡಿಸದೆ ಇರುವ ಪ್ರದೇಶವಾಗಿರುತ್ತದೆ.
- ಕರ್ನಾಟಕ ಭೂಸುಧಾರಣೆ ಕಾಯ್ದೆ, 1961 ರ ಕಲಂ 109ರ ಅಡಿಯಲ್ಲಿ ಕೃಷಿಯೇತರ ಚಟುವಟಿಕೆಗಳಿಗೆ ಜಮೀನು ಖರೀದಿಸಲು ಸರ್ಕಾರದಿಂದ ಅನುಮತಿ ನೀಡಲಾದ ಹಂತದಲ್ಲಿ / ಸಂದರ್ಭದಲ್ಲಿ ಮಾತ್ರ ಪೂರ್ಣ ಸರ್ವೆ ನಂ/ಹಿಸಾ ಸರ್ವೆ ನಂ/ಭಾಗಶಃ ಸರ್ವೆ ನಂ / 10 ಗುಂಟೆಗೆ ಮೇಲ್ಪಟ್ಟ ವಿಸ್ತೀರ್ಣವುಳ್ಳ ಜಮೀನುಗಳಿಗೆ ಮಾರುಕಟ್ಟೆ ಮಾರ್ಗಸೂಚಿ ದರಗಳನ್ನು ನಿಗದಿಪಡಿಸುವಾಗ ಆಯಾ ಉದ್ದೇಶಕ್ಕೆ ಭೂಪರಿವರ್ತಿತ ಜಮೀನುಗಳ ದರಗಳಂತೆ ಪರಿಗಣಿಸಿ, ಕ್ರಮ ಸಂಖ್ಯೆ 1(ಆ) ಮತ್ತು 2 ರಲ್ಲಿರುವ ದರಗಳನ್ನು ಮಾತ್ರ ವಿಧಿಸಲು ಅವಕಾಶವಿರುತ್ತದೆ. ಇತರೆ ಸಂದರ್ಭಗಳಲ್ಲಿ ಅಂದರೆ, ಸದರಿ ಅನುಮತಿ ನೀಡಿದ ತರುವಾಯದ/ನಂತರದ ವ್ಯವಹಾರಗಳಿಗೆ ಸದರಿ ಕ್ರಮ ಸಂಖ್ಯೆ 1 ಮತ್ತು 2 ರಲ್ಲಿ ನಮೂದಿಸಿರುವ ಸೂಚನೆಗಳು / ಷರತ್ತುಗಳು ಅನ್ವಯವಾಗುತ್ತವೆ.
 - ಮಾರ್ಗಸೂಚಿ - ಪಟ್ಟಿಯಲ್ಲಿ ದರ ನಿಗದಿಪಡಿಸದೇ ಇರುವ ಕೃಷಿ (5 ಗುಂಟೆ ವಿಸ್ತೀರ್ಣದ ವರೆಗಿನ ಜಮೀನು ಸೇರಿ) ಕೃಷಿಯೇತರ ಜಮೀನುಗಳು / ಸ್ವತ್ತುಗಳಿಗೆ ರಾಷ್ಟ್ರೀಯ ಹೆದ್ದಾರಿ / ಬೈಪಾಸ್ / ವರ್ತುಲ ರಸ್ತೆಗಳಿಗೆ ಹೊಂದಿಕೊಂಡಿದ್ದಲ್ಲಿ ಆಯಾ ಪ್ರದೇಶದ ದರಗಳಿಗೆ 50% ರಷ್ಟು, ರಾಜ್ಯ ಹೆದ್ದಾರಿಗಳಿಗೆ ಹೊಂದಿಕೊಂಡಿದ್ದಲ್ಲಿ ಆಯಾ ಪ್ರದೇಶದ ದರಕ್ಕೆ 35% ರಷ್ಟು, ಜಿಲ್ಲಾಮುಖ್ಯ ರಸ್ತೆ ಅಥವಾ 80 ಅಡಿ ಅಗಲದ (ಆರ್ಟೀರಿಯಲ್) ರಸ್ತೆಗೆ ಹೊಂದಿಕೊಂಡಿದ್ದಲ್ಲಿ, ಆಯಾ ಪ್ರದೇಶದ ದರಕ್ಕೆ 30% ರಷ್ಟು ದರ ನಿಗದಿಪಡಿಸುವುದು.
 - ಯಾವುದೇ ಪ್ರದೇಶದಲ್ಲಿರುವ ವಾಣಿಜ್ಯ ಮತ್ತು ವಸತಿಯೇತರ (ಕೈಗಾರಿಕೆಯನ್ನು ಹೊರತುಪಡಿಸಿ) ನಿವೇಶನಗಳಿಗೆ ಆಯಾ ಪ್ರದೇಶಗಳ ವಾಸೋಪಯೋಗಿ ನಿವೇಶನ ದರದ ಮೇಲೆ ಶೇಕಡ 50 ರಷ್ಟು ಹೆಚ್ಚಿಸಿ ದರ ನಿಗದಿಪಡಿಸುವುದು. (ಈಗಾಗಲೇ ವಾಣಿಜ್ಯ/ವಸತಿಯೇತರ ಉದ್ದೇಶಕ್ಕಾಗಿಯೇ ದರ ನಿಗದಿಪಡಿಸುವುದನ್ನು ಹೊರತುಪಡಿಸಿ).
 - ಈಗಾಗಲೇ ಮಾರ್ಗಸೂಚಿಯಲ್ಲಿ ದರ ನಿಗದಿಪಡಿಸದೇ ಇರುವ ವಾಣಿಜ್ಯ/ವಸತಿಯೇತರ ಫ್ಲಾಟ್‌ಗಳಿಗೆ/ಸರ್ವಿಸ್ ಅಪಾರ್ಟ್‌ಮೆಂಟ್‌ಗಳಿಗೆ ವಾಸೋಪಯೋಗಿ ಅಪಾರ್ಟ್‌ಮೆಂಟ್‌/ಫ್ಲಾಟ್‌ಗಳ ದರದ 40% ರಷ್ಟು ಹಾಗೂ ವಾಣಿಜ್ಯ (ಮಾಲ್ / ಮಲ್ಟಿಪ್ಲೆಕ್ಸ್) ಗೆ ಶೇ. 50 ರಷ್ಟು ನಿಗದಿಪಡಿಸುವುದು. (ಸ್ಥಳೀಯ ಸಂಸ್ಥೆ/ಪ್ರಾಧಿಕಾರ ಅನುಮೋದಿಸಿದ ನಕ್ಷೆಯಂತೆ).
 - ಮೂಲ ನಿವೇಶನಗಳಿಗೆ ಅಥವಾ ಯಾವುದೇ ಎರಡು ಕಡೆ ರಸ್ತೆಗೆ ಹೊಂದಿರುವ ನಿವೇಶನಗಳಿಗೆ ಆಯಾ ಪ್ರದೇಶದ ನಿವೇಶನ ದರಗಳ 10% ರಷ್ಟು ಹೆಚ್ಚಿಗೆ ದರ ನಿಗದಿಪಡಿಸುವುದು.
 - ಈಗಾಗಲೇ ಮಾರ್ಗಸೂಚಿಯಲ್ಲಿ ಕೈಗಾರಿಕೋಪಯೋಗಿ ಎಂದು ಸ್ಪಷ್ಟಪಡಿಸಿರುವ ಪ್ರದೇಶಗಳಿಗೆ ನಿಗದಿಪಡಿಸಿರುವ ನಿವೇಶನದ ದರವನ್ನು ಅನುಸರಿಸತಕ್ಕದ್ದು. ಈ ಪ್ರದೇಶಗಳನ್ನು ಹೊರತುಪಡಿಸಿ ಇತರ ಎಲ್ಲಾ ಪ್ರದೇಶಗಳಲ್ಲಿ ಇರುವ ಕೈಗಾರಿಕೋಪಯೋಗಿ ನಿವೇಶನಗಳಿಗೆ ವಾಸೋಪಯೋಗಿ ನಿವೇಶನ ದರ ನಿಗದಿಪಡಿಸುವುದು.

9. ವಿಲ್ಲಾಮೆಂಟ್ ಮತ್ತು ಅಪಾರ್ಟ್‌ಮೆಂಟ್‌ಗಳ ಅಥವಾ ಯಾವುದೇ ದಸ್ತಾವೇಜಿನಲ್ಲಿ ಸೂಪರ್ ಬಿಲ್ಡ್‌ಫ್ ಏರಿಯಾ ದರಗಳನ್ನು ಅನ್ವಯಿಸುವಲ್ಲಿ ಓಪನ್ ಟೆರೇಸ್ / ಗಾರ್ಡನ್ ಏರಿಯಾ/ ಎಕ್ಸ್‌ಕ್ಯೂಸಿವ್ ಯೂಸೇಜ್ ಏರಿಯಾಗಳಿಗೆ 40% ರಷ್ಟು ಸೂಪರ್ ಬಿಲ್ಡ್‌ಫ್ ಏರಿಯಾ ದರಗಳನ್ನು ನಿಗದಿಪಡಿಸುವುದು.
10. **ಅನುಬಂಧ-3** ರಲ್ಲಿಯೆ ಅಪಾರ್ಟ್‌ಮೆಂಟ್ / ಫ್ಲಾಟ್ ದರಗಳು ಸೂಪರ್ ಬಿಲ್ಡ್‌ಫ್ ಏರಿಯಾದ ಪ್ರಾಥಮಿಕ ದರಗಳಾಗಿರುತ್ತವೆ.
(only basic rate); ಅಪಾರ್ಟ್‌ಮೆಂಟಿನ ಒಟ್ಟು ಮೌಲ್ಯ = ಸೂಪರ್ ಬಿಲ್ಡ್‌ಫ್ ಏರಿಯಾದ ಪ್ರಾಥಮಿಕ ದರದ ಮೌಲ್ಯ (only basic rate)+ಹೆಚ್ಚುವರಿ ವಿಶೇಷ ಸೌಲಭ್ಯ ಗುಂಪಿನ ಮೌಲ್ಯ + ಹೆಚ್ಚುವರಿ ಅಂತಸ್ತಿನ ಮೌಲ್ಯ. **ಅನುಬಂಧ-2** ರಲ್ಲಿಯೆ ಅಪಾರ್ಟ್‌ಮೆಂಟ್ ದರಗಳಿಗೆ ಹೆಚ್ಚುವರಿ ಅಂತಸ್ತಿನ ಮೌಲ್ಯ ಮಾತ್ರ ಅಳವಡಿಸಬೇಕು.
11. ಅನುಬಂಧ-2 ರಲ್ಲಿಯೆ ವಿಲ್ಲಾ / ರೋ ಹೌಸ್‌ಗಳ ದರಗಳು ವಿಲ್ಲಾ / ರೋ ಹೌಸ್‌ಗಳ ನಿವೇಶನದ ದರಗಳಾಗಿದ್ದು, ವಿಲ್ಲಾ / ರೋ ಹೌಸ್ ಒಟ್ಟು ಮೌಲ್ಯ = ವಿಲ್ಲಾ / ರೋ ಹೌಸ್‌ಗಳ ನಿವೇಶನದ ದರದ ಮೌಲ್ಯ + ವಿಲ್ಲಾ / ರೋ ಹೌಸ್ ಕಟ್ಟಡದ ಮೌಲ್ಯ + ಹೆಚ್ಚುವರಿ ವಿಶೇಷ ಸೌಲಭ್ಯ ಗುಂಪಿನ ಮೌಲ್ಯ ಹೊಸದರಗಳನ್ನು ನಿಗದಿಪಡಿಸುವಲ್ಲಿ ಈ ಅಂಶಗಳನ್ನು ಪರಿಗಣಿಸಬೇಕು.
12. ನೋಂದಣಿ ಪೂರ್ವದಲ್ಲಿ ಹೊಸ ಬಡಾವಣೆ, ಬಹುಮಹಡಿ ಕಟ್ಟಡ, ಅಪಾರ್ಟ್‌ಮೆಂಟ್ / ವಿಲ್ಲಾ / ರೋ ಹೌಸ್ ಗಳು/ ವಿಲ್ಲಾಮೆಂಟ್ ಹೈಬ್ರಿಡ್ /ಇತರೆಗಳಿಗೆ ಅನುಬಂಧ 3 ರಲ್ಲಿಯೆ ಪ್ರಸ್ತಾವನೆಗಳನ್ನು ಹೊರತುಪಡಿಸಿ, ಉಳಿದ ಯಾವುದೇ ರೀತಿಯ ಯೋಜನೆಗಳು ಬಂದಲ್ಲಿ ಕೇಂದ್ರ ಮೌಲ್ಯ ಮಾಪನ ಸಮಿತಿಯಿಂದ ದರವನ್ನು ನಿಗದಿಪಡಿಸಿಕೊಳ್ಳತಕ್ಕದ್ದು.
13. ಸ್ಥಳೀಯ ಸಂಸ್ಥೆಗಳು ಉನ್ನತೀಕರಣಗೊಂಡಲ್ಲಿ / ಮೇಲ್ವರ್ಗಗೊಂಡ ದಿನಾಂಕದಿಂದ ಸಂಬಂಧಿಸಿದ ದರಗಳನ್ನು ಅಳವಡಿಸಬೇಕು. (ಉದಾ: ನಗರಸಭೆಯು ಮಹಾನಗರ ಪಾಲಿಕೆಯಾದಾಗ /ಪಟ್ಟಣ ಪುರಸಭೆಗಳು ನಗರಸಭೆಯಾದಾಗ / ಗ್ರಾಮ ಪಂಚಾಯ್ತಿಗಳು, ಪಟ್ಟಣ ಪಂಚಾಯ್ತಿಯಾಗಿ ಉನ್ನತೀಕರಣಗೊಂಡಲ್ಲಿ / ಮೇಲ್ವರ್ಗಗೊಂಡಾಗ ಸಂಬಂಧಿಸಿದ ಪಟ್ಟಣ ಪಂಚಾಯ್ತಿ/ಪುರಸಭೆ/ ನಗರಸಭೆ/ಮಹಾನಗರ ಪಾಲಿಕೆಯ ಕಟ್ಟಡ ದರಗಳನ್ನು ಅಳವಡಿಸಬೇಕು).
14. ಸ್ಥಿರಾಸ್ತಿಗಳ ಮಾರ್ಗಸೂಚಿ ದರಪಟ್ಟಿಯಲ್ಲಿನ ದರಗಳು ಜಾರಿಗೆ ಬಂದ ದಿನಾಂಕದಿಂದ ನಂತರ ನೋಂದಣಿಗೆ ಹಾಜರುಪಡಿಸುವ ದಸ್ತಾವೇಜುಗಳಿಗೂ ಪ್ರಕಟಣೆಗೊಂಡ ಪಟ್ಟಿಯಲ್ಲಿನ ಮೌಲ್ಯದಂತೆಯೇ ದರವನ್ನು ಪರಿಗಣಿಸತಕ್ಕದ್ದಾಗಿರುತ್ತದೆ. ಪ್ರಕಟಣೆಗೊಂಡ ದಿನಾಂಕದಿಂದ ಹಿಂದೆ ಬರೆಯಲಾದ ಪತ್ರಗಳೂ ಸಹ ಈ ಪಟ್ಟಿಯಲ್ಲಿನ ದರಗಳಂತೆ ಮೌಲ್ಯವನ್ನು ನಿರ್ಧರಿಸತಕ್ಕದ್ದಾಗಿರುತ್ತದೆ. ಹಾಗೆಯೇ ಕಾವೇರಿ-2 ತಂತ್ರಾಂಶದಲ್ಲಿ ಆನ್‌ಲೈನ್‌ನಲ್ಲಿ ದಿನಾಂಕ: 01-10-2023 ರಿಂದ ನೋಂದಣಿ ಮಾಡಿಕೊಳ್ಳುವ ದಸ್ತಾವೇಜುಗಳಿಗೆ ಹೊಸದಾಗಿ ನಿಗದಿಪಡಿಸಿರುವ ಸ್ಥಿರಾಸ್ತಿಗಳ ಮಾರ್ಗಸೂಚಿ ದರಪಟ್ಟಿಯಲ್ಲಿನ ದರಗಳಂತೆ ಮೌಲ್ಯವನ್ನು ನಿರ್ಧರಿಸತಕ್ಕದ್ದಾಗಿರುತ್ತದೆ. ತಪ್ಪಿದಲ್ಲಿ ಕರ್ನಾಟಕ ಮುದ್ರಾಂಕ ಕಾಯ್ದೆ, 1957ರ ಕಲಂ 45(ಎ)(1)ರ ಅಡಿಯಲ್ಲಿ ಕ್ರಮ ಜರುಗಿಸತಕ್ಕದ್ದು.

15. 1 ಚದರ ಮೀಟರ್=10.764 ಚದರ ಅಡಿಗಳು ಶುಲ್ಕ ಲೆಕ್ಕ ಹಾಕಲು ಉಪಯೋಗಿಸಬೇಕು.

16. Super built-up area in square meter-1.25 X Carpet Area in square meter.

ಉದಾ:- ಒಂದು ಫ್ಲಾಟ್‌ನಲ್ಲಿ 120 ಚ.ಮೀ. ಕಾರ್ಪೆಟ್ ಏರಿಯಾ

ಸೂಪರ್ ಬಿಲ್ಡ್‌ಫ್ ಏರಿಯಾ, ಚದರ ಮೀಟರ್ = 1.25 X 120 = 150 ಚದರ ಮೀಟರ್ ಸೂಪರ್ ಬಿಲ್ಡ್‌ಫ್ ಏರಿಯಾ

ದರಪಟ್ಟಿಯಲ್ಲಿರುವ ಅಪಾರ್ಟ್‌ಮೆಂಟ್‌ನ ಫ್ಲಾಟ್‌ನ ಸೂಪರ್ ಬಿಲ್ಡ್‌ಫ್ ಏರಿಯಾ ದರ ರೂ. 25000/- ಪ್ರತಿ ಚ.ಮೀ.

ಫ್ಲಾಟ್‌ನ ಒಟ್ಟು ಮೌಲ್ಯ = 150 X 25000=37,50,000/-

ಅಥವಾ

ಫ್ಲಾಟ್‌ನ ಒಟ್ಟು ಮೌಲ್ಯ =(1.25 X120)X25000 =37,50,000/-

2. ಕೇಂದ್ರ ಮೌಲ್ಯ ಮಾಪನ ಸಮಿತಿ

ಮೌಲ್ಯಮಾಪನಕ್ಕೆ ಅನುಸರಿಸಬೇಕಾದ PWD ಪ್ರಸ್ತಾವಿತ ಕಟ್ಟಡಗಳ ದರಗಳು (ಲೋಕೋಪಯೋಗಿ ಇಲಾಖೆ ಪತ್ರ ದಿನಾಂಕ: 29-10-2018)

		ನೆಲಮಹಡಿ	ಮೇಲ್ಮಹಡಿ
		ಪ್ರತಿ ಚ.ಮೀ. ರೂಗಳಲ್ಲಿ	ಪ್ರತಿ ಚ.ಮೀ. ರೂಗಳಲ್ಲಿ
1	ಆರ್.ಸಿ.ಸಿ ಛಾವಣಿ, ಕಾಂಕ್ರೀಟ್/ಇಟ್ಟಿಗೆ ಗೋಡೆ, ಮಾರ್ಬಲ್, ನೆಲಹಾಸು, ತೇಗದ ಮರದ ಕಿಟಕಿ ಮತ್ತು ಬಾಗಿಲುಗಳು	18183	16298
2	ಆರ್.ಸಿ.ಸಿ ಛಾವಣಿ, ಇಟ್ಟಿಗೆ ಗೋಡೆ, ಗ್ರಾನೈಟ್ ನೆಲಹಾಸು, ತೇಗದ ಮರದ ಕಿಟಕಿ ಮತ್ತು ಬಾಗಿಲುಗಳು	16963	15300
3	ಆರ್.ಸಿ.ಸಿ ಛಾವಣಿ, ಕಾಂಕ್ರೀಟ್ / ಇಟ್ಟಿಗೆ ಗೋಡೆ, ವಿಟ್ರಿಫೈಡ್ ನೆಲಹಾಸು, ಹೊನ್ನೆಮರದ ಕಿಟಕಿ ಮತ್ತು ಬಾಗಿಲುಗಳು	14690	13000
4	ಆರ್.ಸಿ.ಸಿ ಛಾವಣಿ, ಕಾಂಕ್ರೀಟ್ / ಇಟ್ಟಿಗೆ ಗೋಡೆ, ಮೊಸಾಯಿಕ್/ ಪಾಲಿಷ್ಡ್/ ಸೆರಾಮಿಕ್/ ಶಾಹಬಾದ ಕಡಪ/ ಬೇತಮ್ ಚರ್ಟ್/ ರೆಡಾಕ್ಸೈಡ್ ನೆಲಹಾಸು, ಕಾಡಿನ ಮರ/ ಉಕ್ಕಿನ ಕಿಟಕಿ ಮತ್ತು ಬಾಗಿಲುಗಳು.	14524	12584
5	ಮದ್ರಾಸ್ ತಾರಸಿ/ ಕಡಪ ತಾರಸಿ, ಮಂಗಳೂರು ಹೆಂಚು, ಇಟ್ಟಿಗೆ/ ಮಣ್ಣಿನ ಗೋಡೆ, ಎ.ಸಿ.ಶೀಟ್ ಛಾವಣಿ, ರೆಡಾಕ್ಸೈಡ್ ನೆಲಹಾಸು, ಕಾಡಿನ ಮರದ ಕಿಟಕಿ ಮತ್ತು ಬಾಗಿಲುಗಳು	11518	10064

- ಷರಾ:** 1. ಮೇಲ್ಕಂಡ ದರಗಳಲ್ಲಿ ಕನಿಷ್ಠ ನಾಗರಿಕ ಸೌಲಭ್ಯಗಳಾದ ಕುಡಿಯುವ ನೀರು, ಒಳಚರಂಡಿ/ನೈರ್ಮಲೀಕರಣ ಹಾಗೂ ವಿದ್ಯುತ್ ವೆಚ್ಚಗಳು ಒಳಗೊಂಡಿರುತ್ತವೆ.
2. ತಳಮಹಡಿ ಕಟ್ಟಡ (cellar, partial cellar& stilt) ಪಾರ್ಕಿಂಗ್‌ಗಾಗಿ/ವಾಹನ ನಿಲುಗಡೆಗಾಗಿ ನಿರ್ಮಿಸಿದ ಕಟ್ಟಡಕ್ಕೆ ನೆಲಮಹಡಿಯ ಕಟ್ಟಡದ ದರದ ಶೇಕಡ 66.00 ರಷ್ಟು(2/3) ದರಗಳನ್ನು ಅಳವಡಿಸಿಕೊಳ್ಳಬೇಕು.
3. ಬಿ.ಎಂ.ಆರ್.ಡಿ.ಎ ವ್ಯಾಪ್ತಿಗೆ ಶೇ 3.00 ರಷ್ಟು ಏರಿಯಾ ವೇಟೇಜ್ (Weightage) ಸೇರಿದ ಮೇಲ್ಕಂಡ ದರಗಳಾಗಿರುತ್ತದೆ. ಈ ದರಗಳಿಗೆ ಜಿ.ಎಸ್.ಟಿ ಸೇರಿರುವುದಿಲ್ಲ.

3. ವಾಹನ ನಿಲ್ದಾಣ ದರಗಳು

ಕ್ರ.ಸಂ	ಸ್ವತ್ತಿನ ಒಟ್ಟು ಮೌಲ್ಯ ಅ) ನಿವೇಶನ ಮತ್ತು ಕಟ್ಟಡದ ಸ್ವತ್ತುಗಳಿಗೆ ಆ) ಅಪಾರ್ಟ್‌ಮೆಂಟ್ ಕಟ್ಟಡಗಳಿಗೆ (ಸೂಪರ್ ಬಿಲ್ಡಿಂಗ್ ಮೌಲ್ಯ + ಹೆಚ್ಚುವರಿ ಅಂತಸ್ತಿನ ಮೌಲ್ಯ + ಹೆಚ್ಚುವರಿ ವಿಶೇಷ ಸೌಲಭ್ಯ)	ಮೇಲ್ದಾಖಲೆಯುಳ್ಳ	ಮೇಲ್ದಾಖಲೆ ರಹಿತ
		(Covered Car parking)	(Open Car parking)
1	ರೂ.50,00,000/- ವರೆಗೆ	ರೂ. 2,00,000	ರೂ. 1,85,000
2	ರೂ.50,00,001/- ರಿಂದ ರೂ.1,00,00,000/- ವರೆಗೆ	ರೂ. 2,50,000	ರೂ. 2,00,000
3	ರೂ.1,00,00,001/-ರಿಂದ ಮೇಲ್ಪಟ್ಟು	ರೂ. 3,00,000	ರೂ. 2,50,000

4. ಅಪಾರ್ಟ್‌ಮೆಂಟ್/ಫ್ಲಾಟ್‌ಗಳ ಮೇಲಂತಸ್ತುಗಳಿಗೆ ಹೆಚ್ಚುವರಿ ದರ ನಿಗದಿಪಡಿಸುವ ಬಗ್ಗೆ.

ಕ್ರ. ಸಂ	ಅಂತಸ್ತುಗಳು	ಶೇಕಡಾವಾರು ಹೆಚ್ಚುವರಿ	ಕ್ರ. ಸಂ	ಅಂತಸ್ತುಗಳು	ಶೇಕಡಾವಾರು ಹೆಚ್ಚುವರಿ
1	ನೇಲ ಅಂತಸ್ತಿನಿಂದ 5 ಅಂತಸ್ತಿನ ವರೆಗೆ	ಯಾವುದೇ ಹೆಚ್ಚುವರಿ ದರ ಇಲ್ಲ.	7	11ನೇ ಅಂತಸ್ತಿಗೆ	ಸೂಪರ್ ಬಿಲ್ಡಿಂಗ್ ಏರಿಯಾದ ಮೌಲ್ಯ+ 3.0.%
2	6ನೇ ಅಂತಸ್ತಿಗೆ	ಸೂಪರ್ ಬಿಲ್ಡಿಂಗ್ ಏರಿಯಾದ ಮೌಲ್ಯ+ 0.5%	8	12ನೇ ಅಂತಸ್ತಿಗೆ	ಸೂಪರ್ ಬಿಲ್ಡಿಂಗ್ ಏರಿಯಾದ ಮೌಲ್ಯ+ 3.5%
3	7ನೇ ಅಂತಸ್ತಿಗೆ	ಸೂಪರ್ ಬಿಲ್ಡಿಂಗ್ ಏರಿಯಾದ ಮೌಲ್ಯ+ 1.0%	9	13ನೇ ಅಂತಸ್ತಿಗೆ	ಸೂಪರ್ ಬಿಲ್ಡಿಂಗ್ ಏರಿಯಾದ ಮೌಲ್ಯ+ 4.0.%
4	8ನೇ ಅಂತಸ್ತಿಗೆ	ಸೂಪರ್ ಬಿಲ್ಡಿಂಗ್ ಏರಿಯಾದ ಮೌಲ್ಯ+ 1.5%	10	14ನೇ ಅಂತಸ್ತಿಗೆ	ಸೂಪರ್ ಬಿಲ್ಡಿಂಗ್ ಏರಿಯಾದ ಮೌಲ್ಯ+ 4.5%
5	9ನೇ ಅಂತಸ್ತಿಗೆ	ಸೂಪರ್ ಬಿಲ್ಡಿಂಗ್ ಏರಿಯಾದ ಮೌಲ್ಯ+ 2.0%	11	15ನೇ ಅಂತಸ್ತು ಮತ್ತು ಮೇಲ್ಪಟ್ಟು	ಸೂಪರ್ ಬಿಲ್ಡಿಂಗ್ ಏರಿಯಾದ ಮೌಲ್ಯ+ 5.0%
6	10ನೇ ಅಂತಸ್ತಿಗೆ	ಸೂಪರ್ ಬಿಲ್ಡಿಂಗ್ ಏರಿಯಾದ ಮೌಲ್ಯ+ 2.5%			

ಅಪಾರ್ಟ್‌ಮೆಂಟ್ / ಫ್ಲಾಟ್ ಮೇಲಂತಸ್ತುಗಳಿಗೆ ಹೆಚ್ಚುವರಿ ದರ ನಿಗದಿಪಡಿಸುವ ಬಗ್ಗೆ. (ಉದಾಹರಣೆ: 30,00,000 ಮೌಲ್ಯದ (1000 ಚದರ ಮೀಟರ್ X ರೂ.3000 ಪ್ರತಿ ಚದರ ಮೀಟರ್‌ಗೆ) ಅಪಾರ್ಟ್‌ಮೆಂಟ್‌ಗೆ ಮೇಲ್ಕಂಡ ದರಗಳಂತೆ ಅಗುವ ಹೆಚ್ಚುವರಿ ಮೌಲ್ಯ).

ಕ್ರ. ಸಂ	ಅಂತಸ್ತುಗಳು	ಶೇಕಡಾವಾರು	ಕ್ರ. ಸಂ	ಅಂತಸ್ತುಗಳು	ಶೇಕಡಾವಾರು
1	ನೆಲ ಅಂತಸ್ತಿನಿಂದ ಯಿಂದ 5 ಅಂತಸ್ತು	30,00,000+ ಯಾವುದೇ ಹೆಚ್ಚುವರಿ ದರ ಇಲ್ಲ.	7	11ನೇ ಅಂತಸ್ತು	30,00,000+(30,00,000 X 3.0%)=30,90,000/-
2	6ನೇ ಅಂತಸ್ತು	30,00,000+(30,00,000 X 0.5%)=30,15,000/-	8	12ನೇ ಅಂತಸ್ತು	30,00,000+(30,00,000 X 3.5%)=31,05,000/-
3	7ನೇ ಅಂತಸ್ತು	30,00,000+(30,00,000 X 1.0%)=30,30,000/-	9	13ನೇ ಅಂತಸ್ತು	30,00,000+(30,00,000 X 4.0%)=31,20,000/-
4	8ನೇ ಅಂತಸ್ತು	30,00,000+(30,00,000 X 1.5%)=30,45,000/-	10	14ನೇ ಅಂತಸ್ತು	30,00,000+(30,00,000 X 4.5%)=31,35,000/-
5	9ನೇ ಅಂತಸ್ತು	30,00,000+(30,00,000 X 2.0%)= 30,60,000/-	11	15ನೇ ಅಂತಸ್ತು ಮತ್ತು ಮೇಲ್ಮಟ್ಟ	30,00,000+(30,00,000 X 5.0%)=31,50,000/-
6	10ನೇ ಅಂತಸ್ತು	30,00,000+(30,00,000 X 2.5%)=30,75,000/-			

5. ಅಪಾರ್ಟ್‌ಮೆಂಟ್/ವಿಲ್ಲಾ/ವಿಲ್ಲಾಮೆಂಟ್/ ಟೇನಮೆಂಟ್/ ಗೇಟೆಡ್ ಕಮ್ಯೂನಿಟಿ ಹೌಸ್‌ಗಳ ವಿಶೇಷ ಸವಲತ್ತುಗಳಿಗಾಗಿ ಈ ಕೆಳಕಂಡಂತೆ ಹೆಚ್ಚುವರಿ ದರ ನಿಗದಿಪಡಿಸುವುದು.

1) ವಿನಾಯಿತಿ ನೀಡಲಾಗಿರುವ ಗುಂಪಿನೊಂದಿಗೆ ಯಾವುದೇ 4 ಕೆಳಕಂಡ ಗುಂಪುಗಳ ವಿಶೇಷ ಸವಲತ್ತುಗಳು ಇದ್ದಲ್ಲಿ.	ಆಯಾ ಪ್ರದೇಶದ / ರಸ್ತೆಯ ಸೂಪರ್‌ಬಿಲ್ಡಿಂಗ್ ಏರಿಯಾದ ದರ ಮಾತ್ರ.
2) ಪ್ರತಿ ಹೆಚ್ಚುವರಿ ಕೆಳಕಂಡ ಗುಂಪುಗಳ ವಿಶೇಷ ಸವಲತ್ತುಗಳು ಇದ್ದಲ್ಲಿ.	ಆಯಾ ಪ್ರದೇಶದ / ರಸ್ತೆಯ ಸೂಪರ್‌ಬಿಲ್ಡಿಂಗ್ ಏರಿಯಾದ ದರ ಅನ್ವಯಿಸಿದ ಸ್ವತ್ತಿನ ಒಟ್ಟು ಮೌಲ್ಯ (Including higher floor additional rate but excluding Car Parking rate)+ಶೇಕಡಾ 0.75% ರಷ್ಟು ಹೆಚ್ಚುವರಿ ದರ. (ಅಂದರೆ 5 ಗುಂಪುಗಳಿಗೆ – 0.75%, 6 ಗುಂಪುಗಳಿಗೆ 1.5%, 7 ಗುಂಪುಗಳಿಗೆ 2.25%, 8 ಗುಂಪುಗಳಿಗೆ 3%, 9 ಗುಂಪುಗಳಿಗೆ 3.75%, 10 ಗುಂಪುಗಳಿಗೆ 4.5%, 11 ಗುಂಪುಗಳಿಗೆ 5.25%, 12 ಗುಂಪುಗಳಿಗೆ 6%, 13 ಗುಂಪುಗಳಿಗೆ 6.75%, 14 ಮತ್ತು ಹೆಚ್ಚುವರಿ ಗುಂಪಿನ ಸೌಲಭ್ಯಗಳಿಗೆ ಗರಿಷ್ಠ 7.5%).


6. 2023-24 ನೇ ಸಾಲಿನ ಮಾರ್ಗಸೂಚಿ ದರಪಟ್ಟಿಯ ಅನುಬಂಧ-3 ಅನ್ನು ಅನುಷ್ಠಾನಗೊಳಿಸುವಲ್ಲಿ ಹಳೆಯ ಅಪಾರ್ಟ್‌ಮೆಂಟ್‌ಗಳಲ್ಲಿ ಸುಮಾರು *ಹತ್ತು ವರ್ಷಗಳಿಗೂ ಹೆಚ್ಚು ಹಳೆಯದಾದ ಅಪಾರ್ಟ್‌ಮೆಂಟ್‌ಗಳ ಮಾರ್ಗಸೂಚಿ ದರ ನಿಗದಿಪಡಿಸುವ ಪ್ರಸ್ತಾವನೆಗೆ ಸಂಬಂಧಿಸಿದಂತೆ:


ಸಾಮಾನ್ಯವಾಗಿ ಅಪಾರ್ಟ್‌ಮೆಂಟ್ ನಿರ್ಮಾಣವಾದ *ಹತ್ತು ವರ್ಷಗಳ ನಂತರ (ಸಕ್ಷಮ ಪ್ರಾಧಿಕಾರದಿಂದ ಮಂಜೂರಾದ ನಕ್ಷೆ, Occupancy Certificate ಇತ್ಯಾದಿ ದಾಖಲೆಗಳ ಪ್ರಕಾರ) ಶೇ. 95 ಕ್ಕೂ ಹೆಚ್ಚಿನ ಫ್ಲಾಟ್‌ಗಳು ಖರೀದಿಸಲಾಗಿದ್ದು, ಪುನಃ ಎರಡನೇ ಬಾರಿ ನೋಂದಣಿಗಾಗಿ ಬರುತ್ತಿರುವುದು ಕಂಡುಬರುತ್ತದೆ, ಇಂತಹ ಸಂದರ್ಭದಲ್ಲಿ ಖರೀದಿದಾರರು ಅಥವಾ ಮಾರಾಟಗಾರರು ನಿವೇಶನದ ವಿಸ್ತೀರ್ಣ ಷೆಡ್ಯೂಲ್-ಎ ರಂತೆ 500 ಚ.ಮೀ. ಗೂ ಹೆಚ್ಚು ಇದ್ದಲ್ಲಿ ಕೇಂದ್ರ ಮೌಲ್ಯಮಾಪನ ಸಮಿತಿಗೆ ದರ ನಿಗದಿಪಡಿಸಲು ಅಗತ್ಯ ದಾಖಲೆ ಪ್ರತಿಗಳೊಂದಿಗೆ ಪ್ರಸ್ತಾವನೆ ಸಲ್ಲಿಸಿ ಮಾರ್ಗಸೂಚಿ ದರ ನಿಗದಿಪಡಿಸಿಕೊಳ್ಳಲು ಸಾರ್ವಜನಿಕರಿಗೆ (Single Purchaser/ ಏಕ ಖರೀದಿದಾರರಿಗೆ) ತೊಂದರೆ ಆಗದಂತೆ *ಹತ್ತು ವರ್ಷಗಳಿಗೂ ಹೆಚ್ಚು ಹಳೆಯದಾದ ಅಪಾರ್ಟ್‌ಮೆಂಟ್‌ಗಳಿಗೆ ಮಾತ್ರ ಅನ್ವಯವಾಗುವಂತೆ ಸೂಕ್ತ ದಾಖಲೆಗಳನ್ನು (ಸಕ್ಷಮ ಪ್ರಾಧಿಕಾರದಿಂದ ನೀಡುವ ಕಟ್ಟಡ ಪರವಾನಿಗೆ ನಕ್ಷೆ, ಪ್ರಾರಂಭಿಕ ಪ್ರಮಾಣ ಪತ್ರ, ಸ್ವಾಧೀನ ಅನುಭವ ಪ್ರಮಾಣ ಪತ್ರ ಇತ್ಯಾದಿ) ಪರಿಶೀಲಿಸಿ 2017-18 ನೇ ಸಾಲಿನ ಮಾರ್ಗಸೂಚಿ ದರಪಟ್ಟಿಯ ಅನುಬಂಧ-3 ರನ್ವಯ (ಷೆಡ್ಯೂಲ್-ಎ ವಿಸ್ತೀರ್ಣದ ಮಿತಿ ಇಲ್ಲದಂತೆ) ಕೋಷ್ಟಕವನ್ನು ಮತ್ತು ವಿಶೇಷ ಸೂಚನೆಯ ಅಂಶಗಳನ್ನು ಉಪಯೋಗಿಸಿಕೊಂಡು ಕಟ್ಟಡದ ನೋಂದಣಿ ಮೌಲ್ಯ ನಿರ್ಧರಿಸಲು ಈ ಕೆಳಕಂಡ ಷರತ್ತುಗಳಿಗೆ ಒಳಪಟ್ಟಿರುತ್ತದೆ.

- ರೆಡಿಕನರ್ ದರಕ್ಕೆ ಕಡಿಮೆ ಇಲ್ಲದಂತೆ ವಿಶೇಷ ಸೌಲಭ್ಯಗಳ ಹೆಚ್ಚುವರಿ ದರವನ್ನು ಅಳವಡಿಸಿಕೊಂಡು ಮಾರ್ಗಸೂಚಿ ದರ ನಿಗದಿಪಡಿಸುವುದು.
- ಪ್ರತಿ ಮಾಹೆಯಲ್ಲಿ ಪ್ರಸ್ತಾವಿತ ಅಪಾರ್ಟ್‌ಮೆಂಟ್‌ಗೆ ನಿಗದಿಪಡಿಸಿದ ಮಾರ್ಗಸೂಚಿ ದರ, (ಗ್ರಾಮ, PID ನಂ, ಸರ್ವೆ ನಂ, ಖಾತಾ ನಂ, ರೇರಾ ಸಂಖ್ಯೆ) ಈ ಎಲ್ಲಾ ವಿವರಗಳನ್ನು ಒಳಗೊಂಡ ಮಾಹಿತಿಯನ್ನು ಕೇಂದ್ರ ಮೌಲ್ಯ ಮಾಪನ ಸಮಿತಿಗೆ ಸಲ್ಲಿಸಿ ಘಟನೋತ್ತರ ಮಂಜೂರಾತಿ ಪಡೆದು, ರಾಜ್ಯಪತ್ರದಲ್ಲಿ ಪ್ರಕಟಿಸಿಕೊಳ್ಳತಕ್ಕದ್ದು.
- ನಿಗದಿಪಡಿಸಿದ ಅಪಾರ್ಟ್‌ಮೆಂಟ್‌ನ ಮಾರ್ಗಸೂಚಿ ದರವನ್ನು (ರಾಜ್ಯ ಪತ್ರದಲ್ಲಿರುವಂತೆ) ಗಣಕಶಾಖೆಯಲ್ಲಿ ಕಾವೇರಿ ತಂತ್ರಾಂಶದಲ್ಲಿ ಅಳವಡಿಸಿಕೊಳ್ಳತಕ್ಕದ್ದು.

ಸೂಚನೆ: * ನೋಂದಣಿ ಸಮಯದಲ್ಲಿ ಹಾಜರುಪಡಿಸುವ ದಾಖಲೆಗಳಂತೆ ಪ್ರಸ್ತಾವಿತ ಕಟ್ಟಡವು ಸಕ್ಷಮ ಪ್ರಾಧಿಕಾರವು ನೀಡಿರುವ ದಾಖಲೆಗಳಂತೆ ಹತ್ತು ವರ್ಷ ಹಳೆಯದಾಗಿರತಕ್ಕದ್ದು.

List of Special Amenities provided for Apartments / Villas / Villaments / Tenament / Gated Community Houses.

(Select the amenities by underlining the same and put  mark in column no 3).

Group No	Special Amenities / Facilities /Benefits	 Mark
1	2	3
Exempted	a) Rain Water Harvesting, Solar Power, Solar water heater, Fire fighting, Fire Prevention, Green Building concept low carbon material usage and similar types of amenities. b) Sewage treatment plant, solid waste management, individual garbage chute, Reflective roofs, water recycling / reuse Plants. (These amenities is fully exempted)	
1	Club house, Community hall, Conference hall, party hall, Card room, Reading room, library, Banquet hall, party area, party lawn and similar types of amenities.	
2	Jogging track, Running track, Cycling track, Walking track, Pebble pathway, Reflexology path and similar types of amenities.	
3	Children play area, tot lot, children game area, Garden, Water body, Decorative pool, Plantation Garden, Barbeque pits, crèche, landscape area, fountain and similar types of amenities.	
4	Canteen, Mall, Commercial space, ATM, Bank, Hopcom, Janatha Bazar, Nandini Milk outlet, Provision store, Parlor, Cafeteria, Super market, Plaza and similar types of amenities.	
5	All type of outdoor play area, Badminton, Tennis, Basket ball, Volly ball, Base ball, Cricket, Foot ball, Hockey and similar types of amenities.	
6	All type of indoor game area, squash, snooker, Table tennis, carom room, Indoor games area and similar types of amenities.	

Group No	Special Amenities / Facilities /Benefits	✓ Mark
1	2	3
7	Swimming pool indoor, Kids pool, wading pool, aqua gym and similar types of amenities.	
8	Cargo lift, elevator, Mechanical lift for car park, High speed elevator and similar types of amenities.	
9	Surveillance of common area, manned security with video surveillance intelligent security, Motion sensor based lighting multi camera security, CCTV, Gated community, Intercom, Wifi Internet parlor, Video conference facility, Generator, UPS, Kiosk, Visitor Tracking system and similar types of amenities.	
10	Helipad, Golf field.	
11	Outdoor Amphitheatre, Open air theatre, Open stage and similar types of amenities.	
12	Health clinic, Ayurvedic parlor, Massage parlour, Beauty parlour, Spa, Aerobics, Yoga meditation, Unisex parlour, Steam & Sauna Jacuzzi, Gym, Day care center, Health club and similar types of amenities.	
13	Indoor Amphi theatre, Dance & Karaoke hall, Drama stage, Home theater hall.	
14	Home automation, smart home, IP door lock, prepaid power supply, piped cooking gas supply, gas bank, gas detector.	

ಸೂಚನೆ : ಅಪಾರ್ಟ್‌ಮೆಂಟ್/ಪ್ಲಾಟ್/ವಿಲ್ಲಾ/ವಿಲ್ಲಾಫೆಂಟ್ಸ್/ರೋ ಹೌಸ್ ಇತ್ಯಾದಿಗಳ ನೋಂದಣಿ ಸಮಯದಲ್ಲಿ ದಸ್ತಾವೇಜಿನೊಂದಿಗೆ ಕರ್ನಾಟಕ ಮುದ್ರಾಂಕ ಕಾಯ್ದೆ ಅಪಮೌಲ್ಯ ತಡೆಗಟ್ಟುವ ನಿಯಮಾವಳಿ 1977 ರ ಪ್ರಕಾರ ಎಲ್ಲಾ ಮಾಹಿತಿಯನ್ನು ನೀಡಲು ಸೂಚಿಸಿದೆ.

ಅಧ್ಯಕ್ಷರು, ಕೇಂದ್ರ ಮೌಲ್ಯ ಮಾಪನ ಸಮಿತಿ, ಬೆಂಗಳೂರು ಇವರ ಆದೇಶದ ಮೇರೆಗೆ,
ಸವಿತಾಲಕ್ಷ್ಮಿ ಪಿ ಬೆಳಗಲಿ
ಸದಸ್ಯ ಕಾರ್ಯದರ್ಶಿ.
ಕೇಂದ್ರ ಮೌಲ್ಯ ಮಾಪನ ಸಮಿತಿ, ಬೆಂಗಳೂರು.

ಅನುಬಂಧ-2

2023-24ನೇ ಸಾಲಿನ ಬನಶಂಕರಿ ಉಪನೋಂದಣಿ ಕಛೇರಿ ವ್ಯಾಪ್ತಿಯ ಸ್ಥಿರಾಸ್ಥಿಗಳ ಪ್ರಸ್ತಾವಿತ ಮಾರುಕಟ್ಟೆ ಮೌಲ್ಯಗಳ ಮಾರ್ಗಸೂಚಿ ದರಪಟ್ಟಿ

ಕ್ರ.ಸಂ	ಹೋಬಳಿ/ ಗ್ರಾಮ/ ಪ್ರದೇಶ	Hobli/Village/Area	ಸ್ಥಳೀಯ ಸಂಸ್ಥೆ/ಸಕ್ಷಮ ಪ್ರಾಧಿಕಾರದ ವಸತಿ ನಿವೇಶನಗಳು	ಸಕ್ಷಮ ಪ್ರಾಧಿಕಾರದ ವಿಲ್ಲಾ ರೋಹೌಸ್‌ಗಳು ನಿವೇಶನ ದರ	ಸ್ಥಳೀಯ/ಸಕ್ಷಮ ಪ್ರಾಧಿಕಾರದ ವಸತಿ ನಿವೇಶನದಲ್ಲಿ ನಿರ್ಮಿಸಿರುವ ಅಪಾರ್ಟ್‌ಮೆಂಟ್ಸ್ ಮತ್ತು ಫ್ಲಾಟ್‌ಗಳ ಮೌಲ್ಯ	ಕೃಷಿ ಜಮೀನು
			ಪ್ರತಿ ಚದರ ಮೀಟರ್‌ಗೆ ರೂ.ಗಳಲ್ಲಿ	ಪ್ರತಿ ಚದರ ಮೀಟರ್‌ಗೆ ರೂ. ಗಳಲ್ಲಿ	ಪ್ರತಿ ಚದರ ಮೀಟರ್ ಸೂಪರ್ ಬಿಲ್ಟ್‌ಫ್ ಏರಿಯಾಗಿ ರೂ. ಗಳಲ್ಲಿ	ಪ್ರತಿ ಎಕರೆಗೆ ರೂ. ಲಕ್ಷಗಳಲ್ಲಿ
23	ಗಿರಿನಗರ 1/2 ನೇ ಸ್ಟೇಜ್	Girinagara 1/2 Stage	72000			
24	ಗಿರಿನಗರ 3/4 ನೇ ಸ್ಟೇಜ್	Girinagara 3/4 Stage	65000			
	ಇಟ್ಟಮಡು	Ittamadu				
29	ಪಂಚಜನ್ಯ (ಇಟ್ಟಮಡು ಗ್ರಾಮದ ಖಾತಾ ನಂ.43, ವಾರ್ಡ್ ನಂ.55, ಪಿಐಡಿ ನಂ.55-502-43)	Panchajanya (Ittamadu Vilalge Katha No.43, BBMP Ward No.55, PID No.55-502-43)			58850	
30	ಆದಿತ್ಯ ವಿಹಾರ (ಇಟ್ಟಮಡು ಗ್ರಾಮದ ಬಿಬಿಎಂಪಿ ಖಾತಾ ನಂ.33/2, 31 & 34 ಮತ್ತು ವಾರ್ಡ್ ನಂ.161)	Adithya Vihar (Ittamadu Village Katha No.33/2, 31 and 34 & Ward No.161)			58850	
32	ಶಿವದುರ್ಗ ಸನ್ನಿಧಿ (ಇಟ್ಟಮಡು ಗ್ರಾಮದ ಪಿಐಡಿ ನಂ.55-487-02 ಮತ್ತು ವಾರ್ಡ್ ನಂ.55)	Shivadurga Sannidhi (Ittamadu Village PID No.55-487-02, Ward No.55)			58850	
	ಉತ್ತರಹಳ್ಳಿ	Uttarahalli				
66	ಸಿರಿ ರಾಗ ರೆಸಿಡೆನ್ಸಿ (ಉತ್ತರಹಳ್ಳಿ ಗ್ರಾಮದ ಬಿಬಿಎಂಪಿ ಖಾತಾ ನಂ.1204/20/2, 9, 10, 11 ಮತ್ತು ವಾರ್ಡ್ ನಂ.184)	Siri Raaga Residency (Uttarahalli Village BBMP Katha No.1204/20/2, 9, 10, 11 & Ward No.184)			39100	
67	ದೇವಿ ಕೃಪ ರೆಸಿಡೆನ್ಸಿ (ಉತ್ತರಹಳ್ಳಿ ಗ್ರಾಮದ ಬಿಬಿಎಂಪಿ ನಂ.2095/706/11/2/76 & 77 ಮತ್ತು ವಾರ್ಡ್ ನಂ.184)	Devi Krupa Residency (Uttarahalli Vilalge BBMP Katha No.2095/706/11/2/76 & 77 and Ward No.184)			39100	

ಕ್ರ.ಸಂ	ಹೋಬಳಿ/ ಗ್ರಾಮ/ ಪ್ರದೇಶ	Hobli/Village/Area	ಸ್ಥಳೀಯ ಸಂಸ್ಥೆ/ಸಕ್ಷಮ ಪ್ರಾಧಿಕಾರದ ವಸತಿ ನಿವೇಶನಗಳು	ಸಕ್ಷಮ ಪ್ರಾಧಿಕಾರದ ವಿಲ್ಲಾ ರೋಹೌಸ್‌ಗಳು ನಿವೇಶನ ದರ	ಸ್ಥಳೀಯ/ಸಕ್ಷಮ ಪ್ರಾಧಿಕಾರದ ವಸತಿ ನಿವೇಶನದಲ್ಲಿ ನಿರ್ಮಿಸಿರುವ ಅಪಾರ್ಟ್‌ಮೆಂಟ್ಸ್ ಮತ್ತು ಫ್ಲಾಟ್‌ಗಳ ಮೌಲ್ಯ	ಕೃಷಿ ಜಮೀನು
			ಪ್ರತಿ ಚದರ ಮೀಟರ್‌ಗೆ ರೂ.ಗಳಲ್ಲಿ	ಪ್ರತಿ ಚದರ ಮೀಟರ್‌ಗೆ ರೂ.ಗಳಲ್ಲಿ	ಪ್ರತಿ ಚದರ ಮೀಟರ್ ಸೂಪರ್ ಬಿಲ್ಡಿಂಗ್ ಎರಿಯಾಗಿ ರೂ. ಗಳಲ್ಲಿ	ಪ್ರತಿ ಎಕರೆಗೆ ರೂ. ಲಕ್ಷಗಳಲ್ಲಿ
69	ಸಂತ್ಯುಪ್ಪಿ ಅಪಾರ್ಟ್‌ಮೆಂಟ್ ಮುನಿಸಿಪಲ್ ಖಾತಾ ನಂ.834/828/829/818/819 ವಾರ್ಡ್ ನಂ.184	Santhrupthi Apartment Municipal Katha No. 834/828/829/818/819 Ward No. 184			39100	
70	ದೇವಿ ಮಾತ್ರುಶ್ರೀ ಅಪಾರ್ಟ್‌ಮೆಂಟ್ ಬಿಬಿಎಂಪಿ ಖಾತಾ ನಂ. 52/A/42/44/1, 2 & 3 ಮತ್ತು ವಾರ್ಡ್ ನಂ.184)	Devi Mathru Apartment Shree BBMP Katha No. 52/A/42/44/1, 2 & 3 Ward No. 184			39100	
73	"ವರಪ್ರದಾ ಸಾಯಿ ಕುಟೀರ್ ವಾರ್ಡ್ ನಂ. 184, ಖಾತಾ ನಂ. 447/387/11/3/4/411/248/53 & 54/678/519/304 sy.no. 11/3 & 19/1 & 19/2"	VARA PRADA SAI KUTEERA Ward No. 184, Katha No. 447/387/11/3/4/411/248/53 & 54/678/519/304 Sy. No. 11/3 & 19/1& 19/2			39100	
74	ವಿ.ವಿ. ಎನ್‌ಕ್ಲೇವ್, ಬಿಬಿಎಂಪಿ ಖಾತಾ ನಂ.2107/291/9/1 ವಾರ್ಡ್ ನಂ.184	VV ENCLAVE BBMP Katha No. 2107/291/9/1 Ward No. 184			39100	
75	ಸಿರಿ ವಿನಾಯಕ ಆಸ್ಪೈರ್, ಬಿಬಿಎಂಪಿ ಖಾತಾ ನಂ. 701/537/6 ಸರ್ವೆ ನಂ. 11/3, ವಾರ್ಡ್ ನಂ. 184	SIRI VINAYAKA ASPIRE BBMP Katha No. 701/537/6 Sy. No. 11/3, Ward No. 184			39100	
76	ಸಿರಿ ಜಯ ಎನ್‌ಕ್ಲೇವ್ ಬಿಬಿಎಂಪಿ ಖಾತಾ ನಂ. 489/25/2ಎ/5 ವಾರ್ಡ್ ನಂ. 184	SIRI JAYA ENCLAVE BBMP Katha No. 489/25/2A/5 Ward No. 184			39100	
77	ಸಿರಿ ವ್ಯಷ್ಣವಿ ಎನ್‌ಕ್ಲೇವ್ ಬಿಬಿಎಂಪಿ ಖಾತಾ ನಂ. 2070/ಸರ್ವೆ ನಂ. 37/2 ವಾರ್ಡ್ ನಂ. 184	SIRI VAISHNAVI ENCLAVE, BBMP Katha No. 2070/Sy. No. 37/2 Ward No. 184			39100	
85	ಗರುಡಾದ್ರಿ ಎನ್‌ಕ್ಲೇವ್ (ಬಿಬಿಎಂಪಿ ಖಾತಾ ನಂ.674/517, ಸರ್ವೆ ನಂ.15/1)	Garudadri Enclave (BBMP Katha No.674/517, Sy No.15/1)			39100	

ಕ್ರ.ಸಂ	ಹೋಬಳಿ/ ಗ್ರಾಮ/ ಪ್ರದೇಶ	Hobli/Village/Area	ಸ್ಥಳೀಯ ಸಂಸ್ಥೆ/ಸಕ್ಷಮ ಪ್ರಾಧಿಕಾರದ ವಸತಿ ನಿವೇಶನಗಳು	ಸಕ್ಷಮ ಪ್ರಾಧಿಕಾರದ ವಿಲ್ಲಾ ರೋಹೌಸ್‌ಗಳು ನಿವೇಶನ ದರ	ಸ್ಥಳೀಯ/ಸಕ್ಷಮ ಪ್ರಾಧಿಕಾರದ ವಸತಿ ನಿವೇಶನದಲ್ಲಿ ನಿರ್ಮಿಸಿರುವ ಅಪಾರ್ಟ್‌ಮೆಂಟ್ಸ್ ಮತ್ತು ಫ್ಲಾಟ್‌ಗಳ ಮೌಲ್ಯ	ಕೃಷಿ ಜಮೀನು
			ಪ್ರತಿ ಚದರ ಮೀಟರ್‌ಗೆ ರೂ.ಗಳಲ್ಲಿ	ಪ್ರತಿ ಚದರ ಮೀಟರ್‌ಗೆ ರೂ. ಗಳಲ್ಲಿ	ಪ್ರತಿ ಚದರ ಮೀಟರ್ ಸೂಪರ್ ಬಿಲ್ಡಿಂಗ್ ಏರಿಯಾಗಿ ರೂ. ಗಳಲ್ಲಿ	ಪ್ರತಿ ಎಕರೆಗೆ ರೂ. ಲಕ್ಷಗಳಲ್ಲಿ
86	"ಸಿರಿ ಎ.ವಿ. ಕ್ಯಾಸೆಲ್ (ಖಾನೇಷುಮಾರಿ ನಂ.255, ಹಳೆ ಖಾತಾ ನಂ.560, ಬಿಬಿಎಂಪಿ ಖಾತಾ ನಂ.734/260/15/1/255,ಸರ್ವೆನಂ.15/1)"	SIRI A.V. CASTLE (Khaneshumari No.255, Old Katha No.560, BBMP Katha No.734/260/15/1/255, Sy No.15/1)			39100	
87	ಸಿರಿ ಸ್ಪ್ರಿಂಗ್ಸ್ (ಬಿಬಿಎಂಪಿ ಖಾತಾ ನಂ.451/389/104/5, ಸರ್ವೆನಂ.104/5)	SIRI SPRINGS (BBMP Katha No.451/389/104/5, Sy No.104/5)			39100	
88	ಸಿರಿ ಪ್ಯಾರಾಮೌಂಟ್ಸ್ (ಬಿಬಿಎಂಪಿ ನಂ.1383/660/16/2/2, ವಾರ್ಡ್‌ನಂ.184)	SIRI PARAMOUNT (BBMP No.1383/660/16/2/2, Ward No.184)			39100	
89	ಸಿರಿ ಗೀತಾಂಜಲಿ ಬಿಬಿಎಂಪಿ ಖಾತಾ ನಂ.978/ಎ/10/1/1,2,3,4,5)	SIRI GEETHANJALI (BBMP Katha No.978/A/10/1/1,2,3,4,5)			39100	
	ಕದಿರೇನಹಳ್ಳಿ	Kadhirenahalli				
123	ನಿತ್ಯಶ್ರೀ ಸಂಕಲ್ಪ ಪಿ.ಐ.ಡಿ. ನಂ.55-140-21/110	Nithyashree Sankalp PID No. 55- 140-21/110			48900	
130	ಸಮೃದ್ಧಿ ನಿವಾಸ್, ಖಾತಾ ನಂ. 45/69/45/89 ಮತ್ತು 45/90 ವಾರ್ಡ್ ನಂ. 182	SAMRUDDHI NIVAS Katha No. 45/69/45/89 & 45/90 Ward No. 182			48900	
	ಚಿಕ್ಕಕಲ್ಲಸಂದ್ರ	Chikkakallasandra				
139	ನಿತ್ಯ ನಿವಾಸ್, ಖಾತಾ ನಂ. 154, PIಆ ಓಂ. 182-W-0090- 10 .ವಾರ್ಡ್ ನಂ. 182 (55)	NITHYA NIVAS Katha No. 154, PID No. 182-W-0090-10 Ward No.182 (55)			43150	
140	ಶ್ರೀ ಲಕ್ಷ್ಮಿ ನರಸಿಂಹ ಎನ್‌ಕ್ಲೇವ್, ಸರ್ವೆ ನಂ. 42, ಪಿಐಡಿ ನಂ. 55-92-6	SRI LAKSHMI NARASHIMHA ENCLAVE, Sy. No. 42, PID No. 55-92-6			43150	

ಕ್ರ.ಸಂ	ಹೋಬಳಿ/ ಗ್ರಾಮ/ ಪ್ರದೇಶ	Hobli/Village/Area	ಸ್ಥಳೀಯ ಸಂಸ್ಥೆ/ಸಕ್ಷಮ ಪ್ರಾಧಿಕಾರದ ವಸತಿ ನಿವೇಶನಗಳು	ಸಕ್ಷಮ ಪ್ರಾಧಿಕಾರದ ವಿಲ್ಲಾ ರೋಹೌಸ್‌ಗಳು ನಿವೇಶನ ದರ	ಸ್ಥಳೀಯ/ಸಕ್ಷಮ ಪ್ರಾಧಿಕಾರದ ವಸತಿ ನಿವೇಶನದಲ್ಲಿ ನಿರ್ಮಿಸಿರುವ ಅಪಾರ್ಟ್‌ಮೆಂಟ್ಸ್ ಮತ್ತು ಫ್ಲಾಟ್‌ಗಳ ಮೌಲ್ಯ	ಕೃಷಿ ಜಮೀನು
			ಪ್ರತಿ ಚದರ ಮೀಟರ್‌ಗೆ ರೂ.ಗಳಲ್ಲಿ	ಪ್ರತಿ ಚದರ ಮೀಟರ್‌ಗೆ ರೂ. ಗಳಲ್ಲಿ	ಪ್ರತಿ ಚದರ ಮೀಟರ್ ಸೂಪರ್ ಬಿಲ್ಡಿಂಗ್ ಏರಿಯಾಗಿ ರೂ. ಗಳಲ್ಲಿ	ಪ್ರತಿ ಎಕರೆಗೆ ರೂ. ಲಕ್ಷಗಳಲ್ಲಿ
141	"ಸಿರಿ ರಕ್ಷಾ ಪ್ಯಾರಾಡೈಸ್, ಬಿಬಿಎಂಪಿ ಖಾತಾ ನಂ. 584/598/56/56/572 ಪಿಐಡಿ ನಂ. 55-92-6 ಸರ್ವೆ ನಂ. 42"	SIRI RAKSHA PARADISE, BBMP Katha No. 584/598/56/56/572 PID No. 55-92-6 Sy. No. 42			43150	
143	ಕಟ್ಟಾ ರೆಸಿಡೆನ್ಸಿ, ಬಿಬಿಎಂಪಿ ಖಾತಾ ನಂ. 133/13, 12ಎ ಮತ್ತು 12 ಸರ್ವೆ ನಂ. 73/2	KATTA RESIDENCY BBMP Katha No. 133/13, 12A and 12 Sy. No. 73/2			43150	
144	ಸಿರಿ ಅಕ್ಷಯ, ಬಿಬಿಎಂಪಿ ಖಾತಾ ನಂ.1526/39/3 ವಾರ್ಡ್ ನಂ. 197	SIRI AKSHAYA, BBMP Katha No. 1526/39/3 Ward No. 197			43150	
145	ಟೆಂಪಲ್ ನೆಸ್ಟ್ ಬ್ಲಾಕ್-2 ಸರ್ವೆ ನಂ. 86/3, ವಾರ್ಡ್ ನಂ. 197, ಪಿಐಡಿ. ನಂ. 197-W-0149-12	TEMPLE NEST-BLOCK -2 , Sy. No. 86/3, Ward No. 197, PID No. 197-W-0149-12			43150	
148	"ಎಸ್.ಆರ್.ಬಿ. ಸಾಯಿ ಕೃಷ್ಣ ಕ್ಲಾಸಿಕ್ (ಬಿಬಿಎಂಪಿ ನಂ.2217/147/54/2/152/18/21/ಎಸ್ಎಫ್6)"	SRB SAI Krishna Classic (BBMP No.2217/147/54/2/152/18/21SF6)			43150	
149	ಪ್ಯಾರಾಮೌಂಟ್ (ಬಿಬಿಎಂಪಿ ಖಾತಾ ನಂ.1093/1110/50 ರಿಂದ 56/ಪಿಸಿ-1, ಸರ್ವೆ ನಂ.81)	PARAMOUNT (BBMP Katha No.1093/1110/50 to 56/PC1, Sy No.81)			43150	
	ಕಗ್ಗಲೀಪುರ	Kaggalipura				
161	ಸುರತರು (ಸರ್ವೆ ನಂ.165/1, 165/6, 165/15, 165/20 & 165/21)	SURATARU (Sy No.165/1, 165/6, 165/15, 165/20 & 165/21)			52800	
	ಗುಬ್ಬಲಾಳು	Gubbalalu				
169	ಮಾತ್ರು ಶ್ರೀ ರೆಸಿಡೆನ್ಸಿ, ಸರ್ವೆ ನಂ. 61/2	MATHRUSHREE RESIDENCY, Sy. No. 61/2			41400	

ಕ್ರ.ಸಂ	ಹೋಬಳಿ/ ಗ್ರಾಮ/ ಪ್ರದೇಶ	Hobli/Village/Area	ಸ್ಥಳೀಯ ಸಂಸ್ಥೆ/ಸಕ್ಷಮ ಪ್ರಾಧಿಕಾರದ ವಸತಿ ನಿವೇಶನಗಳು	ಸಕ್ಷಮ ಪ್ರಾಧಿಕಾರದ ವಿಲ್ಲಾ ರೋಹೌಸ್‌ಗಳು ನಿವೇಶನ ದರ	ಸ್ಥಳೀಯ/ಸಕ್ಷಮ ಪ್ರಾಧಿಕಾರದ ವಸತಿ ನಿವೇಶನದಲ್ಲಿ ನಿರ್ಮಿಸಿರುವ ಅಪಾರ್ಟ್‌ಮೆಂಟ್ಸ್ ಮತ್ತು ಫ್ಲಾಟ್‌ಗಳ ಮೌಲ್ಯ	ಕೃಷಿ ಜಮೀನು
			ಪ್ರತಿ ಚದರ ಮೀಟರ್‌ಗೆ ರೂ.ಗಳಲ್ಲಿ	ಪ್ರತಿ ಚದರ ಮೀಟರ್‌ಗೆ ರೂ. ಗಳಲ್ಲಿ	ಪ್ರತಿ ಚದರ ಮೀಟರ್ ಸೂಪರ್ ಬಿಲ್ಡಿಂಗ್ ಎರಿಯಾಗಿ ರೂ. ಗಳಲ್ಲಿ	ಪ್ರತಿ ಎಕರೆಗೆ ರೂ. ಲಕ್ಷಗಳಲ್ಲಿ
170	ಎಸ್.ಆರ್.ಆರ್. ಎನ್‌ಕ್ಲೇವ್, ಖಾತಾ ನಂ. 1278/34, ವಾರ್ಡ್ ನಂ.184	SRR RAJ ENCLAVE Katha No. 1278/34, Ward No. 184			41400	
171	ನಿತ್ಯ ಹೇರಿಟೇಜ್ ಅಪಾರ್ಟ್‌ಮೆಂಟ್ ಬಿಬಿಎಂಪಿ ಖಾತಾ ನಂ. 1319/48 ಸರ್ವೆ ನಂ. 59/2 59/3 ಮತ್ತು 59/4	NITHYA HERITAGE APARTMENT, BBMP Katha No. 1319/48 Sy. No. 59/2, 59/3 and 59/4			41400	
173	ಗುಬ್ಬಲಾಳ ಗ್ರಾಮ, ಉತ್ತರಹಳ್ಳಿ ಹೋಬಳಿ, ಬಿಬಿಎಂಪಿ ಖಾತಾ ನಂ. 1527/14/ಎ/1ಸಿ/1ಡಿ	Gubbalalu Village, Uttarahalli Hobli, BBMP Khata No. 1527/14/A/1C/1D			41400	
176	ನಂದಿ ಹೋಮ್ಸ್ (ಸರ್ವೆ ನಂ.14/1, ಬಿಬಿಎಂಪಿ ಖಾತಾ ನಂ.1178, ವಾರ್ಡ್ ನಂ.184)	NANDI HOMES (Sy No.14/1, BBMP Katha No.1178, Ward No.184)			41400	
177	ನಂದ ಕ್ರೆಸ್ಟ್ (ಖಾತಾ ನಂ.408/6, ಸರ್ವೆ ನಂ.61/2)	Nanda Crest (Katha No.408/6, Sy No.61/2)			41400	
	ಚನ್ನಸಂದ್ರ	Channasandra				
200	ನಂದಿ ಮನೋಮಯ ಆರ್ಕೇಡ್ ಸರ್ವೆ ನಂ. 24/1, ಸೈಟ್ ನಂ. 1197/24/1	NANDI MANOMAY ARCADE Sy. No. 24/1, Site No. 1197/24/1			42600	
201	ಶ್ರೀ ಸಾಯಿ ರೆಸಿಡೆನ್ಸಿ, ಸೈಟ್ ನಂ. 55, ಸರ್ವೆ ನಂ. 2/1, ಖಾತಾ ನಂ.701/55/701	SRI SAI RESIDENCY Site No. 55, Sy. No. 2/1, Katha No. 701/55/701			42600	
205	ಲಾಕ್ವಿನ್ ರೆಸಿಡೆನ್ಸಿ (ಬಿಬಿಎಂಪಿ ಖಾತಾ ನಂ.1227/34/03/02/08,	LAKVIN Residency (BBMP Katha No.1227/34/03/02/08, Sy No.34/3)			42600	

ಕ್ರ.ಸಂ	ಹೋಬಳಿ/ ಗ್ರಾಮ/ ಪ್ರದೇಶ	Hobli/Village/Area	ಸ್ಥಳೀಯ ಸಂಸ್ಥೆ/ಸಕ್ಷಮ ಪ್ರಾಧಿಕಾರದ ವಸತಿ ನಿವೇಶನಗಳು	ಸಕ್ಷಮ ಪ್ರಾಧಿಕಾರದ ವಿಲ್ಲಾ ರೋಹೌಸ್‌ಗಳು ನಿವೇಶನ ದರ	ಸ್ಥಳೀಯ/ಸಕ್ಷಮ ಪ್ರಾಧಿಕಾರದ ವಸತಿ ನಿವೇಶನದಲ್ಲಿ ನಿರ್ಮಿಸಿರುವ ಅಪಾರ್ಟ್‌ಮೆಂಟ್ಸ್ ಮತ್ತು ಫ್ಲಾಟ್‌ಗಳ ಮೌಲ್ಯ	ಕೃಷಿ ಜಮೀನು
			ಪ್ರತಿ ಚದರ ಮೀಟರ್‌ಗೆ ರೂ.ಗಳಲ್ಲಿ	ಪ್ರತಿ ಚದರ ಮೀಟರ್‌ಗೆ ರೂ. ಗಳಲ್ಲಿ	ಪ್ರತಿ ಚದರ ಮೀಟರ್ ಸೂಪರ್ ಬಿಲ್ಡಿಂಗ್ ಏರಿಯಾಗಿ ರೂ. ಗಳಲ್ಲಿ	ಪ್ರತಿ ಎಕರೆಗೆ ರೂ. ಲಕ್ಷಗಳಲ್ಲಿ
	ಸರ್ವೆ ನಂ.34/3)					
206	ಶಬರಿ ಎಲೈಟ್ (ಸರ್ವೆ ನಂ.10,ಬಿಬಿಎಂಪಿ ಖಾತಾ ನಂ.1210/10, ವಾರ್ಡ್ ನಂ.160)	Shabari Elite (Sy No.10, BBMP No.1210/10, Ward No.160)			42600	
207	ದ್ವಾರಕನಗರ ಲೇಔಟ್, ಚನ್ನಸಂದ್ರ ಗ್ರಾಮ, ಉತ್ತರಹಳ್ಳಿ ಹೋಬಳಿ, ಬೆಂಗಳೂರು ಸರ್ವೆ ನಂ. 2/1, ಬಿಬಿಎಂಪಿ ಖಾತಾ ನಂ. 894/54/2/897, ಹೊಸ ಪಿಐಡಿ ನಂ -160-ಡಬ್ಲ್ಯೂ 1104-5	Dwarakanagar Layout, Channasandra Village, Uttarahalli Hobli, Beangaluru, Sy No. 2/1, BBMP Khata No. 894/54/2/897/, New PID No. 160-W1104-5			42600	
209 A	ಅರ್ಚಿಥ ಬಿ.ಜಿ. ಎನ್‌ಕ್ಲೇವ್ ವಸತಿ ಬಡಾವಣೆ ಸ.ನಂ.38(ಪಿ)	Architha B G enclave Vasathi Badavane, Sy no 38(p)	51000			
	ತಲಘಟ್ಟಪುರ	Thalagatapura				
248	ಎಸ್.ಎಸ್.ವೃದ್ಧಿ ಅಪಾರ್ಟ್‌ಮೆಂಟ್ (ತಲಘಟ್ಟಪುರ ಗ್ರಾಮದ ಸರ್ವೆ ನಂ.45, ಬಿ.ಬಿ.ಎಂ.ಪಿ. ಖಾತಾ ನಂ.626/45, ವಾರ್ಡ್ ನಂ.198, B+G+3UF)	SS VRUDHI Apartment (Thalaghattapura Village Sy No.45, Katha No.626/45, Ward No.198 and B+G+3UF)			40800	
254	ಎಸ್.ಪಿ.ಎಸ್. ಎನ್‌ಕ್ಲೇವ್ (ಖಾತಾ ನಂ.21/12 ಮತ್ತು 22/8, ಸರ್ವೆ ನಂ.21/12 ಮತ್ತು 22/8)	SPS Enclave (Katha No.21/12 and 22/8, Sy No.21/12 and 22/8)			40800	
264 A	ಮಹಾವೀರ್ ಕಾರ್ನೇಷನ್ ಅಪಾರ್ಟ್‌ಮೆಂಟ್ ಸ.ನಂ.34/2, ಖಾತಾ ನಂ.16/34/2	Mahaveer carnation apartment Sy No. 34/2, khata No. 16/34/2			52820	

ಕ್ರ.ಸಂ	ಹೋಬಳಿ/ ಗ್ರಾಮ/ ಪ್ರದೇಶ	Hobli/Village/Area	ಸ್ಥಳೀಯ ಸಂಸ್ಥೆ/ಸಕ್ಷಮ ಪ್ರಾಧಿಕಾರದ ವಸತಿ ನಿವೇಶನಗಳು	ಸಕ್ಷಮ ಪ್ರಾಧಿಕಾರದ ವಿಲ್ಲಾ ರೋಹೌಸ್‌ಗಳು ನಿವೇಶನ ದರ	ಸ್ಥಳೀಯ/ಸಕ್ಷಮ ಪ್ರಾಧಿಕಾರದ ವಸತಿ ನಿವೇಶನದಲ್ಲಿ ನಿರ್ಮಿಸಿರುವ ಅಪಾರ್ಟ್‌ಮೆಂಟ್ಸ್ ಮತ್ತು ಫ್ಲಾಟ್‌ಗಳ ಮೌಲ್ಯ	ಕೃಷಿ ಜಮೀನು
			ಪ್ರತಿ ಚದರ ಮೀಟರ್‌ಗೆ ರೂ.ಗಳಲ್ಲಿ	ಪ್ರತಿ ಚದರ ಮೀಟರ್‌ಗೆ ರೂ.ಗಳಲ್ಲಿ	ಪ್ರತಿ ಚದರ ಮೀಟರ್ ಸೂಪರ್ ಬಿಲ್ಡಿಂಗ್ ಏರಿಯಾಗಿ ರೂ.ಗಳಲ್ಲಿ	ಪ್ರತಿ ಎಕರೆಗೆ ರೂ.ಗಳಲ್ಲಿ
	ನೋ/ಮು/ಸಿವಿಸಿ/378/2021-22, ದಿನಾಂಕ:27-04-2022					
	ಬಿಕಾಸಿಪುರ	Bikasipura				
270	ಸಿರಿ ಸ್ಕಂದ ಎನ್‌ಕ್ಲೇವ್	Siri Skanda Enclave			55300	
271	ಪದ್ಮಾಲಯ ರೆಸಿಡೆನ್ಸಿ (ಮುನಿಸಿಪಲ್ ನಂ.204/34/10, ಸರ್‌ ನಂ.10)	Padmalaya Residency (Municipal No.204/34/10, Sy No.10)			55300	
	ಯಲಚೇನಹಳ್ಳಿ	Yelachenahali				
278	ಬನಶಂಕರಿ ಬಾಲಾಜಿ ಪ್ಯಾರಾಡೈಸ್ (ಸರ್ವೆ ನಂ.22/3 ಮತ್ತು 22/4, ಖಾತಾ ನಂ.912/22/3, 22/4ಎಫ್‌007, ಸಿಎಂಸಿ ಖಾತಾ ನಂ.587/22/3-22/4)	Banashankari Balaji Paradise (Sy No.22/3 and 22/4, Katha No.912/22/3, 22/4F007, CMC Katha No.587/22/3-22/4)			41900	
281	ಶಿವಗಂಗ ಮೆಲೋಡಿ (ಸೈಟ್ ನಂ.21 & 21/ಎ, ಸರ್ವೆ ನಂ.37,38)	Shivaganga Melody (Site No.21 & 21/A, Sy No.37, 38)			41900	
283	ಕೆ.ವಿ. ಲೇಕ್ ಫ್ರಂಟ್ ಅಪಾರ್ಟ್‌ಮೆಂಟ್ ಸರ್ವೆ ನಂ. 8/3, ಖಾತಾ ನಂ. 1284/603/5/8/3, 598/6/8/3, 601/7/8/3, 600/8/8/3, 642/4/8/3/6/7, 873/4/5/8/3, ವಾರ್ಡ್ ನಂ. 185, B+G+3UF	K.V.Lake Front Apartment Sy. No. 8/3, Katha No. 1284/603/5/8/3,598/6/8/3, 601/7/8/3, 600/8/8/3, 642/4/8/3/6/7, 873/4/5/8/3, Ward No. 185, B+G+3UF			41900	
284	ಗಾನಾ ಅಪಾರ್ಟ್‌ಮೆಂಟ್ (ಬಿಬಿಎಂಪಿ ಖಾತಾ ನಂ.441/21/ಎಫ್‌ಎಫ್- 105/441/364, ಸರ್ವೆ ನಂ.21, ವಾರ್ಡ್ ನಂ.185)	GAANA Apartment (BBMP Katha No.441/21/FF- 105/441/364, Sy No.21, Ward No.185)			41900	

ಕ್ರ.ಸಂ	ಹೋಬಳಿ/ ಗ್ರಾಮ/ ಪ್ರದೇಶ	Hobli/Village/Area	ಸ್ಥಳೀಯ ಸಂಸ್ಥೆ/ಸಕ್ಷಮ ಪ್ರಾಧಿಕಾರದ ವಸತಿ ನಿವೇಶನಗಳು	ಸಕ್ಷಮ ಪ್ರಾಧಿಕಾರದ ವಿಲ್ಲಾ ರೋಹೌಸ್‌ಗಳು ನಿವೇಶನ ದರ	ಸ್ಥಳೀಯ/ಸಕ್ಷಮ ಪ್ರಾಧಿಕಾರದ ವಸತಿ ನಿವೇಶನದಲ್ಲಿ ನಿರ್ಮಿಸಿರುವ ಅಪಾರ್ಟ್‌ಮೆಂಟ್ಸ್ ಮತ್ತು ಫ್ಲಾಟ್‌ಗಳ ಮೌಲ್ಯ	ಕೃಷಿ ಜಮೀನು
			ಪ್ರತಿ ಚದರ ಮೀಟರ್‌ಗೆ ರೂ.ಗಳಲ್ಲಿ	ಪ್ರತಿ ಚದರ ಮೀಟರ್‌ಗೆ ರೂ. ಗಳಲ್ಲಿ	ಪ್ರತಿ ಚದರ ಮೀಟರ್ ಸೂಪರ್ ಬಿಲ್ಡಿಂಗ್ ಎರಿಯಾಗಿ ರೂ. ಗಳಲ್ಲಿ	ಪ್ರತಿ ಎಕರೆಗೆ ರೂ. ಲಕ್ಷಗಳಲ್ಲಿ
287	ಯಲಚೇನಹಳ್ಳಿ ಗ್ರಾಮ, ಉತ್ತರಹಳ್ಳಿ ಹೋಬಳಿ, ಸಿಎಂಸಿ ಖಾತಾ ನಂ.472	Yelachenahalli Village, Uttarahalli Hobli, CMC Khata No. 472			41900	
287 A	ಸ್ಕಂದ ರೆಸಿಡೆನ್ಸಿ	Skanda residency			45000	
	ವಸಂತಪುರ	Vasanthapura				
303	ಶಿವಗಂಗ ಪ್ರಸಿದ್ಧಿ, (ಸೈಟ್ ನಂ.25, 26, 27, 65, 65ಎ, 66, ಸರ್ವೆ ನಂ.52/3)	Shivaganga Prasiddhi, (Site No.25, 26, 27, 65, 65A, 66, Sy No.52/3)			54700	
304	ಇಸ್ಕಾನ್/ಗೋಕುಲಮ್ ಅಪಾರ್ಟ್‌ಮೆಂಟ್ (ಸರ್ವೆ ನಂ.39/1, 39/2,47/1, 47/2)	Iskcon/Gokulam Apartment (Sy No.39/1, 39/2, 47/1, 47/2)			54700	
305	ಮಾತೃಶ್ರೀ ರೆಸಿಡೆನ್ಸಿ	Mathrushree Residency			54700	
308	ಶಿವಗಂಗ ಟೆಂಪಲ್ ವೀವ್ (ಬಿಬಿಎಂಪಿ ಖಾತಾ ನಂ.445/80, ಸರ್ವೆ ನಂ.52/1, ವಾರ್ಡ್ ನಂ.197)	Shivaganga Sai Suchin (BBMP Katha No.1182/1, Sy No.1,2,3,4,5,58 & 60)			54700	
310	ರತ್ನ ದೀಪಿಕ ರೆಸಿಡೆನ್ಸಿ (ಬಿಬಿಎಂಪಿ ಖಾತಾ ನಂ.1338/1/1ಎ, ವಾರ್ಡ್ ನಂ.197)	Rathna Deepika Residency (BBMP Katha No.1338/1/1A, Ward No.197)			54700	
311	ವಸಂತಪುರ ಗ್ರಾಮ, ಉತ್ತರಹಳ್ಳಿ ಹೋಬಳಿ, ನಿವೇಶನ ಸಂಖ್ಯೆ 28 & 29 (ಹಳೇ ನಂ. 53/2), ಬಿಬಿಎಂಪಿ ಖಾತಾ ನಂ. 1139/28 & 1140/29	Vasanthapura Village, Uttarahalli Hobli, Site No. 28 & 29, (old No. 53/2), BBMP Khata No. 1139/28 & 1140/29			54700	
311 A	ಕಂಫರ್ಟ್ ಹೈಟ್ಸ್ ಅಪಾರ್ಟ್‌ಮೆಂಟ್ ಸ.ನಂ.37	Comforts Heights apartment sy no. 37			45500	
	ಸುಬ್ರಹ್ಮಣ್ಯಪುರ	Subramanyapura				

ಕ್ರ.ಸಂ	ಹೋಬಳಿ/ ಗ್ರಾಮ/ ಪ್ರದೇಶ	Hobli/Village/Area	ಸ್ಥಳೀಯ ಸಂಸ್ಥೆ/ಸಕ್ಷಮ ಪ್ರಾಧಿಕಾರದ ವಸತಿ ನಿವೇಶನಗಳು	ಸಕ್ಷಮ ಪ್ರಾಧಿಕಾರದ ವಿಲ್ಲಾ ರೋಹೌಸ್‌ಗಳು ನಿವೇಶನ ದರ	ಸ್ಥಳೀಯ/ಸಕ್ಷಮ ಪ್ರಾಧಿಕಾರದ ವಸತಿ ನಿವೇಶನದಲ್ಲಿ ನಿರ್ಮಿಸಿರುವ ಅಪಾರ್ಟ್‌ಮೆಂಟ್ಸ್ ಮತ್ತು ಫ್ಲಾಟ್‌ಗಳ ಮೌಲ್ಯ	ಕೃಷಿ ಜಮೀನು
			ಪ್ರತಿ ಚದರ ಮೀಟರ್‌ಗೆ ರೂ.ಗಳಲ್ಲಿ	ಪ್ರತಿ ಚದರ ಮೀಟರ್‌ಗೆ ರೂ. ಗಳಲ್ಲಿ	ಪ್ರತಿ ಚದರ ಮೀಟರ್ ಸೂಪರ್ ಬಿಲ್ಡಿಂಗ್ ಎರಿಯಾಗಿ ರೂ. ಗಳಲ್ಲಿ	ಪ್ರತಿ ಎಕರೆಗೆ ರೂ. ಲಕ್ಷಗಳಲ್ಲಿ
314	ವಲ್ಲಭ ಸೂರ್ಯವಂಶಿ ಕಂಫೆಟ್ಸ್ ಖಾತಾ ನಂ. 4/1 ವಾರ್ಡ್ ನಂ. 184	VALLABHA SURYAVASHI COMFORTS Katha No. 4/1 Ward No. 184			40300	
318	ಗಂಗೋತ್ರಿ ಸಪ್ತಗಿರಿ ಪರ್ಲ್ (ಬಿಬಿಎಂಪಿ ಖಾತಾ ನಂ.601/132, ಸರ್ವೆ ನಂ.1/1 ಮತ್ತು 3/2, ವಾರ್ಡ್ ನಂ.184)	Gangothri Sapthagiri Pearl (BBMP Katha No.601/132, Sy No.1/1 and 3/2, Ward No.184)			40300	
	ಹೊಸಹಳ್ಳಿ	Hosahalli				
340	ಕುಬೇರ ನಿಲಯ ಬಿಲ್ಡಿಂಗ್ (ಬಿಬಿಎಂಪಿ ಖಾತಾ ನಂ.467/41, ಸರ್ವೆ ನಂ.8/10)	KUBERA Nilaya Building (BBMP Katha No.467/41, Sy No.8/10)			34500	
341	ಅಭಿವೃದ್ಧಿ ಪ್ಯಾರಡೈಸ್ (ಬಿಬಿಎಂಪಿ ಖಾತಾ ನಂ.946/947/2/3, ಸರ್ವೆ ನಂ.25 ಮತ್ತು 4/4)	ABHIVRUDDHI PARADISE (BBMP Katha No.946/947/2/3, Sy No.25 and 4/4)			34500	

ಅಧ್ಯಕ್ಷರು, ಕೇಂದ್ರ ಮೌಲ್ಯ ಮಾಪನ ಸಮಿತಿ, ಬೆಂಗಳೂರು ಇವರ ಆದೇಶದ ಮೇರೆಗೆ,

ಶ್ರೀಮತಿ ಸವಿತಾ ಲಕ್ಷ್ಮಿ ಪಿ ಬೆಳಗಲಿ

ಸದಸ್ಯ ಕಾರ್ಯದರ್ಶಿ

ಕೇಂದ್ರ ಮೌಲ್ಯ ಮಾಪನ ಸಮಿತಿ, ಬೆಂಗಳೂರು.

2023-24ನೇ ಸಾಲಿನ ಅತ್ತಿಬೆಲೆ ಉಪನೋಂದಣಿ ಕಛೇರಿ ವ್ಯಾಪ್ತಿಯ ಸ್ಥಿರಾಸ್ಥಿಗಳ ಪ್ರಸ್ತಾವಿತ ಮಾರುಕಟ್ಟೆ ಮೌಲ್ಯಗಳ ಮಾರ್ಗಸೂಚಿ ದರಪಟ್ಟಿ

ಕ್ರ.ಸಂ	ಹೋಬಳಿ/ಗ್ರಾಮ/ಪ್ರದೇಶ	Hobli/Village/Region	ಸ್ಥಳೀಯ ಸಂಸ್ಥೆ/ಸಕ್ಷಮ ಪ್ರಾಧಿಕಾರದ ವಸತಿ ನಿವೇಶನಗಳು	ಪುರಸಭೆ/ ಜಿ.ಜಿ.ಎಂ.ಪಿ/ಗ್ರಾಮಾಣ. ಸ್ಥಳೀಯ ಸಂಸ್ಥೆ ವ್ಯಾಪ್ತಿಯ ಬರುವ ವಸತಿ ನಿವೇಶನಗಳ ದರ	ಸಕ್ಷಮ ಪ್ರಾಧಿಕಾರದ ವಿಲ್ಲಾ ರೋ ಹೌಸ್ ನಿವೇಶನಗಳ ದರ	ಸ್ಥಳೀಯ ಸಂಸ್ಥೆ/ಸಕ್ಷಮ ಪ್ರಾಧಿಕಾರದ ವಸತಿ ನಿವೇಶನದಲ್ಲಿ ನಿರ್ಮಿಸಿರುವ ಅಪಾರ್ಟ್‌ಮೆಂಟ್ಸ್ ಮತ್ತು ಫ್ಲಾಟ್‌ಗಳ ಮೌಲ್ಯ	ಕೃಷಿ ಜಮೀನುಗಳ
			ಪ್ರತಿ ಚದರ ಮೀ ಗೆ ರೂ.ಗಳಲ್ಲಿ	ಪ್ರತಿ ಚದರ ಮೀಟರ್ ರೂ.ಗಳಲ್ಲಿ	ಪ್ರತಿ ಚದರ ಮೀ ಗೆ ರೂ. ಗಳಲ್ಲಿ	ಪ್ರತಿ ಚದರ ಮೀಟರ್ ಸೂಪರ್ ಬಿಲ್ಡಿಂಗ್ ಏರಿಯಾಗೆ ರೂ. ಗಳಲ್ಲಿ	
1	2	3	4	5	6	7	8
	ಅತ್ತಿಬೆಲೆ ಹೋಬಳಿ						
42	ಡಿ.ಎಸ್ .ಮ್ಯಾಕ್ಸ್ ಸಿಲ್ವರ್‌ವುಡ್ ಅಪಾರ್ಟ್‌ಮೆಂಟ್	D.S. MAX Silver Wood Apartments				37000	

ಅಧ್ಯಕ್ಷರು, ಕೇಂದ್ರ ಮೌಲ್ಯ ಮಾಪನ ಸಮಿತಿ, ಬೆಂಗಳೂರು ಇವರ ಆದೇಶದ ಮೇರೆಗೆ.

ಶ್ರೀಮತಿ ಸವಿತಾ ಲಕ್ಷ್ಮಿ ಪಿ ಬೆಳಗಲಿ

ಸದಸ್ಯ ಕಾರ್ಯದರ್ಶಿ

ಕೇಂದ್ರ ಮೌಲ್ಯ ಮಾಪನ ಸಮಿತಿ, ಬೆಂಗಳೂರು.

2023-24 ಸಾಲಿನ ಜಿಗಣಿ ಉಪನೋಂದಣಿ ಕಛೇರಿಯ ವ್ಯಾಪ್ತಿಯ ಸ್ಥಿರಾಸ್ಥಿಗಳ ಪ್ರಸ್ತಾವಿತ ಮಾರುಕಟ್ಟೆ ಮೌಲ್ಯಗಳ ಮಾರ್ಗಸೂಚಿ ದರಪಟ್ಟಿ

ಕ್ರ ಸಂ	ಹೋಬಳಿ/ ಗ್ರಾಮ/ ಪ್ರದೇಶ	Hobli/ Village/ Area	ಸಕ್ಷಮ ಪ್ರಾಧಿಕಾರದ ವಸತಿ ನಿವೇಶನಗಳು	ಸ್ಥಳೀಯ ಸಂಸ್ಥೆಯ ವಸತಿ ನಿವೇಶನಗಳು	ಸಕ್ಷಮ ಪ್ರಾಧಿಕಾರದ ವಿಲ್ಲಾಸ್/ರೋ ಹೌಸುಗಳ ನಿವೇಶನ ದರ	ಸ್ಥಳೀಯ ಸಂಸ್ಥೆ/ಸಕ್ಷಮ ಪ್ರಾಧಿಕಾರದ ವಸತಿ ನಿವೇಶನಗಳಲ್ಲಿ ನಿರ್ಮಿಸಿರುವ ಅಪಾರ್ಟ್‌ಮೆಂಟ್‌ಗಳ ಮತ್ತು ಫ್ಲಾಟ್‌ಗಳ ಮೌಲ್ಯ	ಕೃಷಿ ಜಮೀನು
			ಪ್ರತಿ ಚದರ ಮೀಟರ್‌ಗೆ ರೂ.ಗಳಲ್ಲಿ	ಪ್ರತಿ ಚದರ ಮೀಟರ್‌ಗೆ ರೂ.ಗಳಲ್ಲಿ	ಪ್ರತಿ ಚದರ ಮೀಟರ್‌ಗೆ ರೂ.ಗಳಲ್ಲಿ	ಪ್ರತಿ ಚದರ ಮೀಟರ್ ಸೂಪರ್ ಬಿಲ್ಡಿಂಗ್ ಏರಿಯಾಗೆ ರೂ.	ಪ್ರತಿ ಎಕರೆಗೆ ಲಕ್ಷ ರೂ.ಗಳಲ್ಲಿ
45	ಹೀರಾ ಅಪಾರ್ಟ್‌ಮೆಂಟ್	Heera Apartment				38000	
113	ವಕೀಲ್ ಲೇಔಟ್	Vakil Layout	26000				
238	ಕಂಟ್ರಿ ವಿಲ್ಲಾ	Countri Villa			11000		
340 A	ಗೋದ್ರೇಜ್ ನರ್ಚರ್	Goderj nurture				54000	

ಅಧ್ಯಕ್ಷರು, ಕೇಂದ್ರ ಮೌಲ್ಯ ಮಾಪನ ಸಮಿತಿ, ಬೆಂಗಳೂರು ಇವರ ಆದೇಶದ ಮೇರೆಗೆ,

ಶ್ರೀಮತಿ ಸವಿತಾ ಲಕ್ಷ್ಮಿ ಪಿ ಬೆಳಗಲಿ

ಸದಸ್ಯ ಕಾರ್ಯದರ್ಶಿ

ಕೇಂದ್ರ ಮೌಲ್ಯ ಮಾಪನ ಸಮಿತಿ, ಬೆಂಗಳೂರು.

ಸೂಚನೆ: 1. ನಿವೇಶನದ ದರಗಳು ಪ್ರತಿ ಚದರ ಮೀಟರ್ ಗೆ ರೂಗಳಲ್ಲಿ.

2. ಕೃಷಿ ಜಮೀನಿನ ದರಗಳು ಪ್ರತಿ ಎಕರೆಗೆ ಲಕ್ಷಗಳಲ್ಲಿ

3. ಅಪಾರ್ಟ್‌ಮೆಂಟ್ ದರಗಳನ್ನು ಸಂಬಂಧಿಸಿದ ಸೂಪರ್ ಬಿಲ್ಡಿಂಗ್ ಏರಿಯಾ ಅನ್ವಯಿಸುತ್ತದೆ.

4. ದಿನಾಂಕ: 01-10-2023 ರಿಂದ ಮೇಲ್ಕಂಡ ತಪ್ಪಾಗಿ ಮುದ್ದಾಣವಾಗಿರುವ ದರಗಳ ಅನ್ವಯ ನೋಂದಣಿಯಾಗಿರುವ ದಸ್ತಾವೇಜುಗಳ ಬಗ್ಗೆ ಕರ್ನಾಟಕ ಮುದ್ದಾಂಕಗಳ ಕಾಯ್ದೆ 1957 ರ ಕಲಂ 45ಎ(3) ಅನ್ವಯ ಸಂಬಂಧಿಸಿದ ಉಪನೋಂದಣಾಧಿಕಾರಿ ಮತ್ತು ಜಿಲ್ಲಾನೋಂದಣಾಧಿಕಾರಿ ರವರು ಕ್ರಮ ಜರುಗಿಸಲು ಮುಕ್ತವಾಗಿರುತ್ತದೆ.